



ಟಿಕೆಟ್ ಘೋಷಣೆಯಾದ ಮರುದಿನದಿಂದಲೇ ಬೆಳಗಾವಿಯಲ್ಲಿ ಪ್ರಚಾರ ಶುರು: ಶೆಟ್ಟರ್

ಹುಬ್ಬಳ್ಳಿ: ಪಕ್ಕದಿಂದ ಟಿಕೆಟ್ ಅಧಿಕೃತವಾಗಿ ಘೋಷಣೆ ಯಾದ ಮರು ದಿನದಿಂದಲೇ ಬೆಳಗಾವಿಯಲ್ಲಿ ಪ್ರಚಾರ ಕೈಗೊಳ್ಳುತ್ತೇನೆ. ಒಂದೆರಡು ದಿನಗಳಲ್ಲಿಯೇ ಘೋಷಣೆ ವಿಶ್ವಾಸವಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು.



ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಟಿಕೆಟ್ ತಪ್ಪಿಸುವ ಪದ್ಧತಿಯ ನಡವಳಿಯನ್ನು ಎಂದಿನಿಲ್ಲ. ಬೆಳಗಾವಿಯ ಮುಖಂಡರಾದ ಅಭಯ ಪಾಟೀಲ, ಪ್ರಭಾಕರ ಕೋರ, ಅನಿಲ ಬೆನಕೆ, ಈರಣ್ಣ ಕಡಾಡಿ ಇನ್ನಿತರ ಪ್ರಮುಖರ ಜೊತೆ ಮಾತನಾಡಿದ್ದು, ಎಲ್ಲರ ಸೇರಿ ಚುನಾವಣೆ ಮಾಡೋಣ ಎಂದಿದ್ದಾರೆ. ದೇಶದಲ್ಲಿ ಎನ್ ಡಿಎ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ವಾತಾವರಣವಿದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ಜನರ ಆಶಯವಾಗಿದೆ. ಬಿ.ಎಲ್.ಸಂತೋಷ್ ಅವರ ಬಗ್ಗೆ ನಾನೇನು ಮಾತನಾಡುವುದಿಲ್ಲ. ಪಕ್ಕ ಸೇರಿದ ಮೇಲೆ ಅವರ ಭೇಟಿ ಮಾತುಕತೆ ಇನ್ನು ಆಗಿಲ್ಲ. ಶಾಸಕ ತಮ್ಮ ಕೆಲಸಕ್ಕಾಗಿ ದೆಹಲಿಗೆ ಹೋಗಿಬಿಡುವುದು ಎಂದರು. ಬೆಳಗಾವಿ ಕ್ಷೇತ್ರದ ಪರಿಚಯ ಸ್ವಲ್ಪ ರೀತಿಯಲ್ಲಿಂದ ಎಂದರು.

ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ: ರಮೇಶ್ ಕತ್ತಿ ಸ್ಪಷ್ಟನೆ

ಬೆಳಗಾವಿ: ಚಿಕ್ಕೋಡಿಯಿಂದ ಅಣ್ಣಾ ಸಾಹೇಬ ಜಿಲ್ಲೆಗೆ ಟಿಕೆಟ್ ನೀಡಿದ್ದಾರೆ. ಪಕ್ಕದ ಕಾರ್ಯಕರ್ತನಾಗಿ ಅವರ ಗೆಲುವಿಗೆ ನಾನು ಶ್ರಮಿಸುತ್ತೇನೆ. ಆದರೆ ಯಾವುದೇ ಕಾರಣಕ್ಕೂ ನಾನು ಪಕ್ಕವನ್ನು ಬಿಡುವುದಿಲ್ಲ ಎಂದು ರಮೇಶ್ ಕತ್ತಿ ಸ್ಪಷ್ಟನೆ ನೀಡಿದರು.

ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಶಃ ಭಾರತೀಯ ಜನತಾ ಪಕ್ಷದ ಚಿಕ್ಕೋಡಿ ಅಂತರಜಂಟಿಯ ಅಧ್ಯಕ್ಷಿಯಾಗಿ ನಾನು ಅಕಾಂಕ್ಷಿಯಾಗಿದ್ದೆ. ಆ ನಿಟ್ಟಿನಲ್ಲಿ ನಮ್ಮ ಹಿರಿಯರು ಮರದರ್ಶಕರಾಗಿರುವ ಬಿಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ಅವರು ತಮ್ಮದೇ ಆಗಿರುವಂತಹ ಸಾಕಷ್ಟು ಪ್ರಯತ್ನ ಮಾಡಿದರು ಸಹಿತ ಟಿಕೆಟ್ಟಿಂದ ನಾನು ವಂಚಿತನಾಗಿದ್ದೇನೆ ಎಂದರು. ನಮ್ಮ ಪಕ್ಕದ ವರದಿ ತೆಗೆದುಕೊಂಡಿರುವಂತಹ ನಿರ್ಣಯವನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಟಿಕೆಟ್ ಸಿಕ್ಕಿರುವಂತಹ ಜಿಲ್ಲೆ ಅವರಿಗೆ ಅಭಿನಂದಿಸುತ್ತೇನೆ. ಬರುವಂತಹ ದಿನಗಳಲ್ಲಿ ಪಕ್ಕದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಕವನ್ನು ಅಭಿವೃದ್ಧಿಪಡಿಸುವ ಕೆಲಸವನ್ನು ಮಾಡುತ್ತೇನೆ ಎಂದು ಚಿಕ್ಕೋಡಿಯಲ್ಲಿ ರಮೇಶ್ ಕತ್ತಿ ತಿಳಿಸಿದರು.

ಲೋಕಸಭೆ ಚುನಾವಣೆ: CA ಪರೀಕ್ಷೆಗಳ ದಿನಾಂಕ ಬದಲು

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಿದೆ. ಚಾರ್ಟೆಡ್ ಅಕೌಂಟೆಂಟ್ಸ್ (CA) ಪರೀಕ್ಷೆಗಳನ್ನು ಈ ಹಿಂದೆ ನಿರ್ದಿಷ್ಟದಂತೆ ಮೇ ತಿಂಗಳಲ್ಲಿ ನಡೆಯಲಿತ್ತು. ಆದರೆ, ಗ್ರೂಪ್ 1 ಗರವುಧಂತರ ಕೋರ್ಸ್ ಪರೀಕ್ಷೆಯು ಈ ಮೊದಲು ನಿಗದಿಪಡಿಸಿದ್ದ ಮೇ 3, 5 ಮತ್ತು 7 ದಿನಾಂಕಗಳ ಬದಲಾಗಿ ಮೇ 3, 5 ಮತ್ತು 9 ರಂದು ನಡೆಯಲಿದೆ. ಗ್ರೂಪ್ 2 ಪರೀಕ್ಷೆಯು ಮೇ 9, 11 ಮತ್ತು 13ರ ಬದಲಾಗಿ ಮೇ 11, 15 ಮತ್ತು 17ರಂದು ನಡೆಯಲಿದೆ. ಇನ್ನು ಫೈನಲ್ ಪರೀಕ್ಷೆಗಳ ದಿನಾಂಕವೂ ಬದಲಾಗಿದ್ದು, ಗ್ರೂಪ್ 1 ಫೈನಲ್ ಪರೀಕ್ಷೆಯು ಮೇ 2, 4 ಮತ್ತು 8 ರಂದು ನಡೆಯಲಿದೆ. ಗ್ರೂಪ್ 2 ಫೈನಲ್ ಪರೀಕ್ಷೆಯನ್ನು ಮೇ 10, 14 ಮತ್ತು 16 ರಂದು ನಡೆಸಲಾಗುವುದು ಎಂದು ಹೇಳಿದೆ. ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರ-ಸ್ಥಳೀಯ ಪ್ರಾಧಿಕಾರವು ಸಾರ್ವಜನಿಕ ರಜೆ ಎಂದು ಘೋಷಿಸಿದರೆ, ಈಗ ತಿಳಿಸಲಾದ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದೆ.

ಸಚಿವ ಸತೀಶ್ ಜಾರಕಿಹೊಳೆ ಅವರನ್ನು ಭೇಟಿಯಾದ ಡಾ.ನಿಂಬಾಳ್ಕರ್

ಬೆಳಗಾವಿ: ಕುವೆಂಪು ನಗರದಲ್ಲಿರುವ ಸಚಿವ ಸತೀಶ್ ಜಾರಕಿಹೊಳೆ ಅವರ ಮನೆಗೆ ಬುಧವಾರ ಖಾಸಾಪುರ ಮಾಜಿ ಶಾಸಕ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಆಗಮಿಸಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪತಾಕೆ ಹಾರಿಸಿ: ಸಚಿವ ಸತೀಶ್ ಜಾರಕಿಹೊಳೆ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಗೆಲ್ಲಬೇಕಾಗಿದ್ದು, ಗೆಲ್ಲಿಸುವ ಪ್ರಯತ್ನವನ್ನು ನಿವೇಶಿಸಿ ಕೂಡಿ ಒಗ್ಗಟ್ಟಾಗಿ ಮಾಡಬೇಕು. ಚುನಾವಣೆಯಲ್ಲಿ ಕಾಂಗ್ರೆಸ್ ಪತಾಕೆ ಹಾರಿಸಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳೆ ಅವರು ಹೇಳಿದರು.



ನಗರದ ಜಿವೇಶ್ವರ್ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿದ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿಧಾನಸಭೆ ಕ್ಷೇತ್ರಗಳಲ್ಲಿ ಸಭೆಗಳನ್ನು ನಡೆಸುತ್ತಿದ್ದೇವೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದ್ದು, ಕಾಂಗ್ರೆಸ್ ಪಕ್ಷವನ್ನೇ ಯಾಕೆ ಗೆಲ್ಲಿಸಬೇಕೆಂದರೆ, ಕಾಂಗ್ರೆಸ್ ಪಕ್ಷ ನುಡೆದಂತೆ ನಡೆದಿದೆ. ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಹಾಗಾಗಿ ಕಾಂಗ್ರೆಸ್ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜನತೆಗೆ ತಿಳಿಸುವ ಕೆಲಸವಾಗಬೇಕೆಂದು ಕರೆ ನೀಡಿದರು. ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿ ಕಡಿಮೆ ಇದೆ. ಆದಕಾಗಿಯೇ ನಾವು ಪ್ರತಿಯೊಂದು ಚುನಾವಣೆಯಲ್ಲಿ ನಿಮ್ಮ ಕ್ಷೇತ್ರದಲ್ಲಿ ಅದಕ್ಕೆ ನೀಡುತ್ತಿದ್ದು, ದಕ್ಷಿಣ ಮತಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಹೆಚ್ಚಿಸುವ ಕೆಲಸವನ್ನು ಇಲ್ಲಿನ ಮೂಂಜೂಣಿ ಘಟಕದ ಕಾರ್ಯಕರ್ತರು ಮಾಡಬೇಕು. ದಕ್ಷಿಣ ಕ್ಷೇತ್ರದಿಂದ 50 ರಿಂದ 60 ಸಾವಿರ ಲಿಡ್ ಕೊಟ್ಟರೆ ಕಾಂಗ್ರೆಸ್ ಪತಾಕೆ ಹಾರುವುದು ನಿಜ. ಯಾವುದೇ ಚುನಾವಣೆ

ಇರಲಿ, ಗೆಲುವಿಗೆ ಒಗ್ಗಟ್ಟು ಮುಖ್ಯ. ಹೀಗಾಗಿ ಮೂಂಜೂಣಿ ಘಟಕದ ಕಾರ್ಯಕರ್ತರು ದಕ್ಷಿಣ ಮತಕ್ಷೇತ್ರದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ತಿಳಿಸಿದರು. ಸಚಿವ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ರಾಜ್ಯದಲ್ಲಿ 136 ಸೀಟು ಗೆಲುವು ಸಾಧಿಸಿದ್ದರಿಂದ ಕಾಂಗ್ರೆಸ್ ಪಕ್ಷದ ಗೆಲುವಿಗೆ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಬೆಳಗಾವಿ, ಚಿಕ್ಕೋಡಿ ಲೋಕಸಭೆಗೆ ಯಾರೇ ಅಭ್ಯರ್ಥಿಯಾದರೂ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ. ಸಚಿವ ಸತೀಶ್ ಜಾರಕಿಹೊಳೆ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸೋಣ ಎಂದರು. ಶಾಸಕ ರಾಜು(ಆರ್.ಎಸ್) ಸೇರ ಮಾತನಾಡಿ, ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿದರೆ ಪಕ್ಕದ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ. ಹೀಗಾಗಿ ಕಾರ್ಯಕರ್ತರು ತಳಮಟ್ಟದಿಂದ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಲೋಕಸಭಾ ಚುನಾವಣಾ ಕಾವು ಏರಿತೆ. ಮತದಾರರನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡು ವಿಶ್ವಾಸದಿಂದ ಮತಚಲಾಯಿಸಲು ಕೆಲಸಮಾಡಬೇಕು. ಪಕ್ಕದ ಗೆಲುವಿಗಾಗಿ ಹಗಲಿರುಳು ಶ್ರಮಿಸಬೇಕು ಎಂದರು. ಬೆಳಗಾವಿ ಲೋಕಸಭಾ ಟಿಕೆಟ್ ಆಕಾಂಕ್ಷಿ ಮೃಣಾಲ್ ಹೆಬ್ಬಾಳಕರ್ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋಲು ಒಪ್ಪಿಕೊಳ್ಳಬೇಕಾಯಿತು. ಈ ಚುನಾವಣೆಯಲ್ಲಿ ಬಹು ಅಂತರದಿಂದ ಗೆಲುವು ಸಾಧಿಸೋಣ. ಅದಕ್ಕೆ ಮತದಾರರು ಅತಿವಾರದ ಮಾಡಬೇಕೆಂದು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹನಮನ್‌ವರ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ ಜಿ., ಕಾಂಗ್ರೆಸ್ ಮುಖಂಡರಾದ ಪರಶುರಾಮ ಧಗ, ಲಿಂಗರಾಜ ಕದಂಬ, ರಾಜು ಕಾಜಲಗಿ, ದಲಿತ ಮುಖಂಡ ಮಲ್ಲೇಶ್ ಚೌಗಲ್, ಮಹಿಳಾ ಮುಖಂಡರಾದ ಪ್ರಭಾವತಿ ಮಾಸ್ತರವಾಡಿ, ಲಕ್ಷ್ಮೀ ಲೋಕುರ, ಕಲ್ಪನಾ ಜೋಶಿ ಸೇರಿದಂತೆ ಸಾವಿರಾರು ಕಾರ್ಯಕರ್ತರಿದ್ದರು.

ಶೋಭಾ ಕರಂದಾಜಿ ವಿರುದ್ಧ ಡಿಎಂಕೆ ದೂರು: ಸೂಕ್ತ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕಿ ಶೋಭಾ ಕರಂದಾಜಿ ಅವರು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಟೋಟಕ್ಕೆ ತಮಿಳುನಾಡು ನಂಬು ಇದೆ ಎಂದು ಹೇಳುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಡಿಎಂಕೆ ನೀಡಿದ ದೂರಿನ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಕನಾಟಕ ಮುಖ್ಯ ಚುನಾವಣಾಧಿಕಾರಿಗ ಬುಧವಾರ ನಿರ್ದೇಶನ ನೀಡಿದೆ. ಈ ವಿಷಯದ ಬಗ್ಗೆ 48 ಗಂಟೆಗಳ ಒಳಗೆ ವರದಿ ನೀಡುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ಬೆಳಗಾವಿ ಜಿಲ್ಲಾ ಇಂಜಿನಿಯರ್ ಗಂಡನರು ಇಲ್ಲಾ?: ಶಾಸಕ ಸವಡಿ

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವಡಿ, ಬೆಳಗಾವಿ ಜಿಲ್ಲೆಯಲ್ಲಿ ಯಾರೂ ಗಂಡನರು ಇಲ್ಲಾ ಎಂದು ತೀಕ್ಷ್ಣವಾಗಿ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತೊರೆದು ಏಕಾಏಕಿ ಬಿಜೆಪಿ ಸೇರಿ, ಈಗ ಏಕಾಏಕಿ ಅಭ್ಯರ್ಥಿಯಾಗಲು ಹೊರಟಿರುವ ಶೆಟ್ಟರ್ ಏಕಾಏಕಿ ಸೋಲುತ್ತಾರೆ. ಧಾರವಾಡದವರು ಬಂದು ಬೆಳಗಾವಿ ಆಳುತ್ತಾರೆ ಎಂದರೆ ಏನರ್ಥ? ಬೆಳಗಾವಿ ಜನರೇನು ಬಿಜೆಪಿಗೆ ಗುಲಾಮರೇ? ಮಾಜಿ ಸಂಸದ ದಿ.ಸುರೇಶ್ ಅಂಗಡಿ ಅವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹಾಲಿ ಸಂಸದರಾದ ಪತ್ನಿ ಮಂಗಳಾ ಅಂಗಡಿಯವರನ್ನು ಏಕೆ ತೆಗೆಯುತ್ತಿದ್ದಾರೆ? ಬಿಜೆಪಿಗೆ ಹಿರಿಯರು, ಚಾತುರ್ಯ ತಿಳಿದವರು, ಸಂಘಟನೆಗೆ ಬಲ ತರುವವರ ಅವಶ್ಯಕತೆ ಇಲ್ಲ ಎಂದು ಟೀಕಿಸಿದರು. ನಮ್ಮ ಮನೆಯಲ್ಲಿ ನಮ್ಮ ಯಜಮಾನ ಇರಬೇಕು ಎಂದು ಬೆಳಗಾವಿ ಜನ ಈಗಾಗಲೇ ತೀರ್ಮಾನ ಮಾಡಿದ್ದಾರೆ. ಇದರ ಹೊರತಾಗಿಯೂ ಹೊರಗಿನವರು ಚುನಾವಣೆಗೆ ನಿಂತರೆ ಸೋಲುವುದು ಖಚಿತ. ಜಗದೀಶ್ ಶೆಟ್ಟರ್ ಬೆಳಗಾವಿಗೆ ಬರುವುದರಿಂದ ಬಿಜೆಪಿ ನಾಶ ವಾಗುತ್ತದೆ ಎಂದು ಭವಿಷ್ಯ ನುಡಿದರು. ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತು ಬಿಜೆಪಿಯಿಂದ ಹಲವರು ಕಾಂಗ್ರೆಸ್‌ಗೆ ಸೇರಿದ್ದಾರೆ. ಈಗಾಗಲೇ ಚರ್ಚೆ ನಡೆಯುತ್ತಿದೆ. ಟಿಕೆಟ್ ಸಿಗದ ಡಿ.ವಿ. ಸದಾನಂ ದಗಡೆ, ಪ್ರತಾಪ್ ಸಿಂಹ ಹಾಗೂ ಕರಡಿ ಸಂಗಣ್ಣ ಮನಸ್ಸಿನ ಮಾತುಗಳನ್ನು ಆಡಿದ್ದಾರೆ ಎಂದು ಸವಡಿ ಹೇಳಿದರು.

ಈಶ್ವರಪ್ಪ ವಿರುದ್ಧ ಬಿ.ಎಸ್. ಯಡಿಯೂರಪ್ಪ ಕಿಡಿ

ನವದೆಹಲಿ: ಲೋಕಸಭಾ ಚುನಾವಣೆಯ ಬಳಿಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಈಶ್ವರಪ್ಪ ಹೇಳಿಕೆಗೆ ಬಿ.ಎಸ್. ಯಡಿಯೂರಪ್ಪ ಆಕ್ರೋಶ ಹೊರಹಾಕಿದ್ದು ಇಂತಹ ಬೇಜಾಬ್ದಾರಿತನ ಹೇಳಿಕೆಗೆ ನಾನು ಉತ್ತರ ನೀಡುವುದಿಲ್ಲ ಎಂದು ತಿಳಿಸಿದರು. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಬೇಜಾಬ್ದಾರಿ ಹೇಳಿಕೆಗೆ ನಾನು ಉತ್ತರ ಕೊಡುವುದಿಲ್ಲ ಜನ ಉತ್ತರ ಕೊಡುತ್ತಾರೆ.ವಿ-ಜಿಯೆಂದ್ರ ರಾಜ್ಯ ಅಧ್ಯಕ್ಷ ಆದ ಮೇಲೆ ಪಕ್ಕ ಚುನಾವಣೆ ಸಮಿತಿಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತೆ. ಯಡಿಯೂರಪ್ಪ ವೈಯಕ್ತಿಕವಾಗಿ ಯಾವುದೇ ತೀರ್ಮಾನ

ತೆಗೆದುಕೊಳ್ಳುವುದಿಲ್ಲ ಎಂದರು. ಅನಗತ್ಯವಾಗಿ ಯಡಿಯೂರಪ್ಪ ಅವರನ್ನು ಸೀಟು ಕೊಡಿಸಿಲ್ಲ ಎಂದು ಹೇಳುತ್ತಿದ್ದಾರೆ ಬಹುಶಃ ಎರಡು ಮೂರು ದಿನದಲ್ಲಿ ಅವರು ಅರ್ಥ ಮಾಡಿಕೊಂಡು ಸರಿ ಹೋಗುತ್ತಾರೆ ಎಂದು ಭಾವಿಸುತ್ತೇನೆ ಎಂದು ಅವರು ತಿಳಿಸಿದರು. ಮಾಧುಸ್ವಾಮಿ ಹಾಗೂ ಇನ್ ಯಾರು ಇದ್ದಾರೆ ಮಾತನಾಡುತ್ತೇನೆ. ಅವರಲ್ಲರ ಜೊತೆ ನಾನು ಚುನಾವಣೆ ಗೆಲ್ಲಬೇಕಾಗಿದೆ. ಸೋಮಣ್ಣ ಅವರಿಗೆ ಚುನಾವಣೆಗೆ ನಿಲ್ಲಬೇಕು ಎಂಬ ಅಪೇಕ್ಷೆಯಿಂದ ಆ ರೀತಿ ಮಾತನಾಡಿದ್ದಾರೆ.ಅವರ ಜೊತೆ ಮಾತನಾಡಿ ಎಲ್ಲವನ್ನು ಸರಿ ಮಾಡುವಂತಹ ಪ್ರಯತ್ನ ಮಾಡುತ್ತೇನೆ. ಕರಡಿ ಸಂಗಣ್ಣ ಅವರ ಜೊತೆಗೆ ನಾಲ್ಕು ಐದು ಬಾರಿ ಕರೆ ಮಾಡಿ ಮಾತನಾಡಿದ್ದೇನೆ ಎಂದರು.

ಅಕ್ರಮವಾಗಿ 1.54 ಲಕ್ಷ ರೂ. ಮೌಲ್ಯದ ಮದ್ಯ ಸಾಗಾಟ: ಓರ್ವನ ಬಂಧನ

ಕಲಬುರಗಿ: ಕಾನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ಜಪ್ತಿ ಮಾಡಲಾಗಿದೆ. 214 ಲೀಟರ್ ಮದ್ಯ, 117 ಲೀಟರ್ ಬಿಯರ್ ಸಮೇತ ಬಾಟಲ್ ಗಳನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿರಲಾಗಿದೆ. ಕಲಬುರಗಿ ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್.ಎನ್ ಗ್ರಾಮದ ಬಳಿ ಪೊಲೀಸರು ಕಾರನ್ನು ಹಿಡಿದಿದ್ದಾರೆ. ಈ ವೇಳೆ ಪರಿಶೀಲನೆ ನಡೆಸಿದಾಗ 1.54 ಲಕ್ಷ ರೂಪಾಯಿ ಮೌಲ್ಯದ ಮದ್ಯ ಸಿಕ್ಕಿದೆ. ಪೊಲೀಸರು ಕಾರು ಸಮೇತ ಜಪ್ತಿ ಮಾಡಿಕೊಂಡಿದ್ದಾರೆ. ಮಾರುತಿ ಸುಜುಕಿ ಇಕೋ ಕಾರಿನಲ್ಲಿ ಮದ್ಯ ಕೊಂಡೊಯ್ಯಲಾಗುತ್ತಿತ್ತು. ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಿಂದ ಹಿಪ್ಪರಗಾ ಎಸ್. ಎನ್ ಗ್ರಾಮದ ಕಡೆಗೆ ಕಾರು ತರಳುತ್ತಿತ್ತು. ಸಿ.ಐ.ಎ ಕವಿತಾ ನೇತೃತ್ವದ ಅಬಕಾರಿ ತನಿಖಾ ತಂಡ ಮಿಂಚಿನ ಕಾರ್ಯಾಚರಣೆ ಮದ್ಯ ಜಪ್ತಿ ಮಾಡಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಎಲ್ಲಾ ಜಿಲ್ಲೆಯ ಚಿಕ್ಕ ಪೋಸ್ಟ್ ಗಳಲ್ಲಿ ಹದಿನೆಂಟು ಇರಲಾಗಿದೆ. ಹೀಗಿದ್ದರೂ ಅಕ್ರಮವಾಗಿ ಸಾಗಾಟ ನಡೆಯುತ್ತಿದ್ದು, ಅಬಕಾರಿ ತಂಡ ಚುರುಕುಗೊಂಡಿದ್ದಾರೆ.

ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸುವಂತೆ ಸುತ್ತೋಲೆ ಹೊರಡಿಸಿದ ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು: ಬೈಕ್ ಚಾಲನೆ ವೇಳೆ ಪೊಲೀಸ್ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಬುಧವಾರ ಸಂಚಾರ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ವಿವಿಧ ಘಟಕಗಳಲ್ಲಿ ಅಪಘಾತ ಘಟನೆಗಳು ವರದಿಯಾಗುತ್ತಿವೆ. ಆದರಲ್ಲಿಯೂ ಹೆಲ್ಮೆಟ್ ಇಲ್ಲದೇ ಅಧಿಕಾರಿ ಮತ್ತು ಸಿಬ್ಬಂದಿ ರಸ್ತೆ ಅಪಘಾತದಲ್ಲಿ ಕೆಲವರಿಗೆ ಗಾಯಗಳಾದರೆ ಇನ್ನೂ ಕೆಲವರು ಮೃತಪಟ್ಟಿದ್ದಾರೆ. ಹೀಗಾಗಿ ಮತ್ತೆ ಈ ರೀತಿಯ ಅಪಘಾತಗಳು ಮರು ಕಳುಹಿಸದಂತೆ ಕ್ರಮಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ಪೊಲೀಸ್ ಸಿಬ್ಬಂದಿಗೆ ಕಡ್ಡಾಯ ಹೆಲ್ಮೆಟ್ ಅದೇಶ ಹೊರಡಿಸಲಾಗಿದೆ. ಮೋಟಾರು ವಾಹನ ಕಾಯ್ದೆ ಸುತ್ತೋಲೆ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟಾರು ವಾಹನ ಕಾಯ್ದೆಯಡಿ ಕಲಂ 129(ಎ) & (ಬಿ) ರಲ್ಲಿ ನಮೂದಿಸಿರುವಂತೆ ಹಾಗೂ ಸೂಚಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮೆಟ್ ಧರಿಸುವುದು ಅಗತ್ಯವಾಗಿದೆ. ಮೋಟಾರು ವಾಹನ ಕಾಯ್ದೆಯ ಕಲಂ 129 (ಎ) & (ಬಿ) ರಡಿಯಲ್ಲಿ ಹೆಲ್ಮೆಟ್ ನಿರ್ದಿಷ್ಟತೆಯ ಬಗ್ಗೆ ವಿವರಿಸಿದ್ದು ಆ ಪ್ರಕಾರ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಸುರಕ್ಷಿತ ಹೆಲ್ಮೆಟ್ ಧರಿಸುವಂತೆ ನಿರ್ದೇಶನಗಳನ್ನು ನೀಡಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ನನ್ನ ಗೆಲುವು ಖಚಿತ, ವಿಜಯೇಂದ್ರ ರಾಜೀನಾಮೆ ನಿಶ್ಚಿತ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನಾನು ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುವುದು ಖಚಿತ. ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿದ ಈಶ್ವರಪ್ಪ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗುತ್ತಿದೆ ಎಂದು ಹೇಳಿದ್ದಾರೆ.




ಜನರು ಲೋಕಸಭೆ ಚುನಾವಣೆಯಲ್ಲಿ ಬಿ.ವೈ ರಾಘವೇಂದ್ರನನ್ನು ಸೋಲಿಸಿ ಬಿಜೆಪಿ ಕಚ್ಚಾ ಅನುಯಾಯಿಯಾದ ನನ್ನನ್ನು ಗೆಲ್ಲಿಸಬೇಕು. ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗಿದೆ. ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಚುನಾವಣಾ ಫಲಿತಾಂಶ ಬಂದು ಬಿಜೆಪಿ ಕಾರ್ಯಕರ್ತರ ವಿಜಯವಾಗುತ್ತಿತ್ತಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡುತ್ತಾರೆ. ನನ್ನ ಪುತ್ರ ಕಾಂತ್ಯೇ ಏಧಾನಪರಿಷತ್ ಹಾಗೂ ನನ್ನನ್ನು ರಾಜ್ಯಪಾಲರನ್ನಾಗಿ ಮಾಡುತ್ತೇವೆ ಎಂದು ಬಿಜೆಪಿ ವರದಿಯು ಮಾತು ಕೊಟ್ಟಿದ್ದಾರೆ. ಆದರೆ ನನಗೆ ಸ್ವಾನುಮಾನಗಳು ಬೇಡ. ಪಕ್ಕ ಉಳಿಯಬೇಕು ಅಷ್ಟೇ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟೀಕರಿಸಿ ಮಿರು ಮತ್ತೊಮ್ಮೆ ಗುಡುಗಿದ್ದಾರೆ.

ಅಮಾನತುಗೊಂಡಿರುವ ಬಿಎಸ್‌ಪಿ ನಾಯಕ, ಸಂಸದ ಡ್ಯಾನಿಶ್ ಅಲಿ ಕಾಂಗ್ರೆಸ್ ಸೇರ್ಪಡೆ

ನವದೆಹಲಿ: ಅಮಾನತುಗೊಂಡಿರುವ ಬಿಎಸ್‌ಪಿ ನಾಯಕ ಮತ್ತು ಸಂಸದ ಡ್ಯಾನಿಶ್ ಅಲಿ ಅವರು ಬುಧವಾರ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಕಾಂಗ್ರೆಸ್ ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ನಂತರ ಮಾತನಾಡಿದ ಡ್ಯಾನಿಶ್ ಅಲಿ, ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನಿಸಿ, "ವಿಭಜಕ" ಶಕ್ತಿಗಳ ವಿರುದ್ಧ ಹೋರಾಟದಲ್ಲಿ ದೇಶದ ಅತ್ಯಂತ ಹಳೆಯ ಪಕ್ಷ ಕೈಜೋಡಿಸುವುದು ಮುಖ್ಯ ಎಂದು ಹೇಳಿದರು. "ಒಂದೆಡೆ ವಿಭಜಕ ಶಕ್ತಿಗಳು ಮತ್ತು ಇನ್ನೊಂದೆಡೆ ಮತ್ತೊಂದು ಶಕ್ತಿ, ಸಮಾಜದ ಬಡ ಮತ್ತು ತುಳಿತಕ್ಕೊಳಗಾದ ವರ್ಗಗಳಿಗೆ ನ್ಯಾಯ ಕೊಡಿಸಲು ಹೋರಾಡುತ್ತೇವೆ. ಹೀಗಾಗಿ ನನ್ನ ಆಯ್ಕೆ ತುಂಬಾ ಸ್ಪಷ್ಟವಾಗಿದೆ" ಎಂದು ಅಲಿ ಹೇಳಿದರು. "ವಿಭಜಕ ಶಕ್ತಿಗಳ ವಿರುದ್ಧ ಹೋರಾಡಬೇಕಾದರೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಮ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಅನ್ನು ಬಲಪಡಿಸಬೇಕು ಎಂದರು. ಡ್ಯಾನಿಶ್ ಅಲಿ ಅವರು ಪ್ರಸ್ತುತ ಉತ್ತರ ಪ್ರದೇಶದ ಅಮ್ರೋಹಾ ಸಂಸದರಾಗಿದ್ದು, ಅವರನ್ನು ಪಕ್ಕ ವಿರೋಧಿ ಚಟುವಟಿಕೆ ಆರೋಪದ ಮೇಲೆ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಅಮಾನತುಗೊಳಿಸಿತ್ತು. ಈಗ ಅವರು ಕಾಂಗ್ರೆಸ್ ನಿಂದ ಅಮ್ರೋಹಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.

ಸದ್ಗುರು ಜಗ್ಗಿ ವಾಸುದೇವ್ ಗೆ ತಲೆಯಲ್ಲಿ ರಕ್ತಸ್ರಾವ; ತುರ್ತು ಬೈನ್ ಸರ್ಜರಿ

ನವದೆಹಲಿ: ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬುಧವಾರ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ತಲೆಯಲ್ಲಿ ರಕ್ತಸ್ರಾವ ತಡೆಯಲು ಮಾರ್ಚ್ 17 ರಂದು ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಶಸ್ತ್ರ ಚಿಕಿತ್ಸೆಯ ನಂತರ ಸದ್ಗುರು ವೆಂಟಿಲೇಟರಿಂಗ್‌ನಲ್ಲಿ ಹೊರ ಬಂದಿದ್ದಾರೆ. ಅವರ ಮದುಳು, ದೇಹ ಮತ್ತು ಪ್ರಮುಖ ಅಂಗಗಳು ಚೇತರಿಸಿಕೊಳ್ಳುತ್ತಿವೆ ಎಂದು ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆ ತಿಳಿಸಿದೆ. 66 ವರ್ಷದ ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಪರಿಸರ ಸಂರಕ್ಷಣೆಗಾಗಿ 'ಮಣ್ಣು ಉಳಿಸಿ' ಮತ್ತು 'ನದಿಗಳನ್ನು ಉಳಿಸಿ' ಸೇರಿದಂತೆ ಹಲವು ಅಭಿಯಾನಗಳನ್ನು ಕೈಗೊಂಡಿದ್ದರು. ಕಳೆದ ನಾಲ್ಕು ವಾರಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಜಗ್ಗಿ ವಾಸುದೇವ್ ಅವರು, ತೀವ್ರ ನೋವಿನ ಹೊರತಾಗಿಯೂ, ಅವರು ತಮ್ಮ ಸಾಮಾನ್ಯ ದೈನಂದಿನ ಸಾಮಾಜಿಕ ಚಟುವಟಿಕೆಗಳನ್ನು ಮುಂದುವರೆಸಿದ್ದರು ಮತ್ತು ಮಾರ್ಚ್ 8 ರಂದು ಮಹಾ ಶಿವರಾತ್ರಿ ಕಾರ್ಯಕ್ರಮವನ್ನು ಸಹ ನಡೆಸಿಕೊಟ್ಟಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



ತೂಕ ಇಳಿಕೆ ಜೊತೆಗೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುತ್ತ ಹುರಿಗಡಲೆ



5,8,9,11ನೇ ಕ್ಲಾಸ್‌ಗೆ ಬೋರ್ಡ್ ಎಕ್ಸಾಂ ನಡೆಸಲು ಅನುಮತಿ ನೀಡಿದ ಹೈಕೋರ್ಟ್

ಬೆಂಗಳೂರು: ರಾಜ್ಯ ಪಠ್ಯ ಕ್ರಮದ 5, 8, 9, 11 ತರಗತಿಗಳಿಗೆ ಬೋರ್ಡ್ ಎಕ್ಸಾಂ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠದ 5, 8, 9, 11 ತರಗತಿಗಳಿಗೆ ಬೋರ್ಡ್ ಎಕ್ಸಾಂ ರದ್ದು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಪಬ್ಲಿಕ್ ಪರಿಶಿಷ್ಟ ನಡೆಸಲು ಅನುಮತಿ ನೀಡಿದೆ. ಹೀಗಾಗಿ ನಿಗದಿಯಂತೆ ಸೋಮವಾರದಿಂದ 5, 8, 9, 11 ತರಗತಿಗಳಿಗೆ ಬೋರ್ಡ್ ಎಕ್ಸಾಂ ನಡೆಯಲಿವೆ. ಈ ಕುರಿತ ಗೊಂದಲಕ್ಕೆ ತೆರೆ ಬಿದ್ದಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳ ವಿನ್ಯಾಸಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ತೀವ್ರ ಪ್ರತಿಭಟಿಸಿತ್ತು. ಹೈಕೋರ್ಟ್ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿತ್ತು.



ದಾವಿಲೆ ಇಲ್ಲದೆ ಸಾಗಿಸುತ್ತಿದ್ದ 1.5 ಲಕ್ಷ ರೂ. ವಶಪಡಿಸಿಕೊಂಡ ಪೊಲೀಸರು

ಚಿಕ್ಕಮಗಳೂರು: ಲೋಕಸಭಾ ಚುನಾವಣಾ ಸಮಯದಲ್ಲಿ ಝೇರಾ ಝೇರಾ ಕಾಂಚಾರ ಸದ್ಯು ಜೋರಾಗಿದೆ. ದಾವಿಲೆ ಇಲ್ಲದ ಗರಿ ಗರಿ ಲಕ್ಷ್ಮಿಯ ಸುಳಿವಾಟ ಹೆಚ್ಚಾಗಿದೆ. ಅದರಂತೆಯೇ ಕಡೂರಿನ ಬಸವದಿಬ್ಬೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.5 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡೂರಿನ ಬಸವದಿಬ್ಬೆ ಚಿಕ್ಕ ಪೋಸ್ಟ್ ನಲ್ಲಿ ಕಾರು ಪರಿಶೀಲನೆ ವೇಳೆ ಹಣ ಪತ್ತೆಯಾಗಿದೆ. ಸುಮಾರು 1.5 ಲಕ್ಷ ಹಣವನ್ನು ದಾವಿಲೆ ಇಲ್ಲದೆ ಕೊಂಡೊಯ್ಯಲಾಗುತ್ತಿತ್ತು. ಕೂಡಲೇ ಹಣವನ್ನು ವಶಕ್ಕೆ ಪಡೆಯುವಂತಿದ್ದಾರೆ. ಕಡೂರು ಚುನಾವಣಾಧಿಕಾರಿಗಳು ಪ್ರಕರಣ ದಾವಿಲೆ ಸೇರಿಸಿದ್ದಾರೆ.

ವಿದ್ಯುತ್ ವ್ಯತ್ಯಯ

ಬಳ್ಳಾರಿ: ಗ್ರಾಮೀಣ ಜೆಸ್ಸಾಂ ವ್ಯಾಪ್ತಿಯ 220/110/11ಕೆ.ವಿ ಅಲ್ಟ್ರಾಪುರ ಸ್ಥಳೀಕರಣ ಕೇಂದ್ರದ 20ಎಮ್.ವಿಎ ಪರಿವರ್ತಕ-1 ಮತ್ತು 2ರ ಆಯಲ್ ಸೋಲಿಕೆಯ ತಡೆಗಟ್ಟುವ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾ.22 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೆ 220/110/11ಕೆ.ವಿ ಅಲ್ಟ್ರಾಪುರ ಸ್ಥಳೀಕರಣ ಕೇಂದ್ರದ ವಿದ್ಯುತ್ ಸರಬರಾಜು ಅಗುವ 11ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಸಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್‌ಬಾಬು ಅವರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-37 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಗ್ರಾಮ, ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ. ಎಫ್-38 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಬೆಳಗಲ್ಲು ತಾಂಡ, ಜಾನಕುಂಟೆ, ಜಾನಕುಂಟೆ ತಾಂಡ, ಹರಿನರೋಡೆ. ಎಫ್-39 ಅಲ್ಟ್ರಾಪುರ ನಗರಪ್ರದೇಶ ಫೀಡರ್ ಮಾರ್ಗದ ಅಲ್ಟ್ರಾಪುರ ಗ್ರಾಮ, ಬೈ ಪಾಸ್ ರಸ್ತೆ. ಎಫ್-74 ಗೌತಮ್ ನಗರ ಎನ್. ಜಿ.ವೈ ಫೀಡರ್ ಮಾರ್ಗದ ಡಿಸಿ ನಗರ, ತ್ರಿಶಾಂತ ಅಲದಹಳ್ಳಿ ಹಾಗೂ ಮುಂತಾದ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು, ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರುಚಿಕರ ಆಹಾರ ತಯಾರಿಕೆಗೆ ಹುರಿಗಡಲೆಯನ್ನು ಬಳಸಲಾಗುತ್ತದೆ. ಇದಲ್ಲದೆ, ಹಾಗೆಯೇ ತಿನ್ನಲು ಕೂಡ ಹುರಿಗಡಲೆ ತುಂಬಾ ರುಚಿಕರವಾಗಿರುತ್ತದೆ. ಪೋಟೇಟೋ, ಪೋಲೆಟ್, ಪೋಟಾಟೋ ಮತ್ತು ಕಬ್ಬಿಣ, ಕ್ಯಾಲಿಯಂ ಮತ್ತು ಫೈಬರ್‌ನಂತಹ ಗುಣಲಕ್ಷಣಗಳಲ್ಲಿ ಸಮೃದ್ಧವಾಗಿರುವ ಹುರಿಗಡಲೆ ಆರೋಗ್ಯಕ್ಕೆ ಕೂಡ ತುಂಬಾ ಪ್ರಯೋಜನಕಾರಿ ಆಗಿದೆ. ಅದರಲ್ಲೂ ನಿತ್ಯ ಖಾಲಿ ಹೊಟ್ಟೆಯಲ್ಲಿ ಸ್ವಲ್ಪ ಹುರಿಗಡಲೆ ತಿನ್ನುವುದರಿಂದ ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳು ಲಭ್ಯವಾಗಲಿವೆ. ನಿತ್ಯ ಖಾಲಿ ಹೊಟ್ಟೆಯಲ್ಲಿ ಸ್ವಲ್ಪ ಹುರಿಗಡಲೆ ತಿಂದರೆ ಸಿಗುತ್ತಿ ಇಷ್ಟೆಲ್ಲಾ ಪ್ರಯೋಜನ: ತೂಕ ಇಳಿಕೆ; ಫೈಬರ್ ಮತ್ತು



'ಹುರಿಗಡಲೆ' ತಿಂದರೆ ಸಿಗುತ್ತಿ ಇಷ್ಟೆಲ್ಲಾ ಪ್ರಯೋಜನ

ಪೋಟೇಟೋನಲ್ಲಿ ಸಮೃದ್ಧವಾಗಿರುವ ಹುರಿಗಡಲೆ ತಿನ್ನುವುದರಿಂದ ದೀರ್ಘಾವಧಿಯವರೆಗೆ ಹೊಟ್ಟೆ ತುಂಬಿದಂತೆ ಇರುತ್ತದೆ. ಹಾಗಾಗಿ, ಹುರಿಗಡಲೆ ತಿನ್ನುವುದರಿಂದ ಅತಿಯಾಗಿ

ತಿನ್ನುವುದನ್ನು ತಪ್ಪಿಸಬಹುದು. ಹಾಗಾಗಿ ತೂಕ ಇಳಿಕೆ ಯಲ್ಲಿಯೂ ಇದು ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಮಧುಮೇಹ ನಿಿಯಂತ್ರಣ: ಫೈಬರ್

ಸೇವನೆಯು ನಿಮ್ಮ ಇನ್ಸುಲಿನ್ ಶೇಖರಣೆ ಮತ್ತು ಗ್ಲೂಕೋಸ್ ನಿಿಯಂತ್ರಣದಲ್ಲಿ ಹುರಿಗಡಲೆ ಸಹಾಯಕವಾಗಿದೆ. ಹಾಗಾಗಿ ಇದು ಡಯಾಬಿಟಿಸ್ ರೋಗಿಗಳಿಗೂ ತುಂಬಾ ಪ್ರಯೋಜನಕಾರಿ ಆಗಿದೆ. ಹೃದಯದ ಆರೋಗ್ಯ: ಹುರಿಗಡಲೆಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶಗಳು ಕೂಡ ಕಂಡು ಬರುತ್ತವೆ. ಈ ಕೊಬ್ಬಿನಾಂಶಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ, ಇದು ಹೃದಯದ ಆರೋಗ್ಯಕ್ಕೂ ಕೂಡ ತುಂಬಾ ಪ್ರಯೋಜನಕಾರಿ ಆಗಿದೆ. ಎನರ್ಜಿ ಬೂಸ್ಟರ್: ಹುರಿಗಡಲೆಯನ್ನು ಉತ್ತಮ ಎನರ್ಜಿ ಬೂಸ್ಟರ್ ಎಂದು ಕೂಡ

ಪರಿಗಣಿಸಲಾಗಿದೆ. ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದಿಷ್ಟು ಹುರಿಗಡಲೆ ಸೇವಿಸುವುದರಿಂದ ನಿಮ್ಮ ಇಡೀ ದಿನಕ್ಕೆ ಶಕ್ತಿಯನ್ನು ನೀಡುತ್ತದೆ. ಸಂಕೀರ್ಣ ಕಾರ್ಬೋಹೈಡ್ರೇಟ್‌ಗಳು ಇದರಲ್ಲಿ ಹೇರಳವಾಗಿದ್ದು, ಇದು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಮೆಲಬದ್ಧತೆ: ಮೆಲಬದ್ಧತೆ ಎನ್ನುವುದು ವ್ಯಕ್ತಿಯು ಜೀರ್ಣಾಂಗದಲ್ಲಿ ಅಸಹಜ ಬಿಗಿತವನ್ನು ಅನುಭವಿಸುವ ಸ್ಥಿತಿಯಾಗಿದೆ. ನಿವೃತ್ತ ಕೂಡ ಮೆಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದರೆ ಖಾಲಿ ಹೊಟ್ಟೆಯಲ್ಲಿ ಹುರಿಗಡಲೆ ಸೇವನೆ ನಿಮ್ಮ ಪರಿಹಾರ ನೀಡಬಹುದು. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.

ಇತ್ತೀಚಿನ ತಾಯಂದಿರಿಗೆ ಸ್ವನ್ಯಪಾನ ಸವಾಲು ಏಕೆ?: ವೃತ್ತಿ ಬದುಕು, ವಯಸ್ಸು, ಒತ್ತಡವೇ ಮುಖ್ಯ ಕಾರಣ!

ಬೆಂಗಳೂರು: ಮಗುವಿನ ಸರಿಯಾದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಸ್ವನ್ಯಪಾನವು ನಿರ್ಣಾಯಕವಾಗಿದೆ. ತಾಯಿಯಾಗುವ ಅನುಭವವು ಕೂಡ ಅಗಾಧವಾಗಿದೆ. ಆದ್ದರಿಂದ, ಶಿಶುಗಳಿಗೆ ಸ್ವಲ್ಪವಾದ ಸ್ವನ್ಯಪಾನ ಮಾಡಿಸುವ ಅಗತ್ಯವನ್ನು ಎತ್ತಿ ತೋರಿಸಲೆಂದು ಪ್ರತಿ ವರ್ಷ ವಿಶ್ವ ನರ್ಸಿಂಗ್ ಸಪ್ತಾಹವನ್ನು ಆಚರಿಸಲಾಗುತ್ತದೆ. ವಿಶ್ವ ಸ್ವನ್ಯಪಾನ ಸಪ್ತಾಹವನ್ನು ವಿಶ್ವದಾದ್ಯಂತ ಅಗಸ್ಟ್ 1 ರಿಂದ ಅಗಸ್ಟ್ 7 ರವರೆಗೆ ಸ್ಮರಿಸಲಾಗುತ್ತದೆ.



ಸಲಹೆಯನ್ನು ಪಡೆಯಬೇಕು. ಅಲ್ಲದೆ, ಅವರು ಶಿಶು ಸೂತ್ರ ಅಥವಾ ದಾನಿಗಳ ಹಾಲನ್ನು ಪಾಶ್ಚಾತ್ಯರಾದ ಹಾಲಿನ ಬ್ಯಾಂಕ್‌ನಿಂದ ಆರಿಸಿಕೊಳ್ಳಬಹುದು. ಮುಖ್ಯವಾಗಿ ಆಸಾರೋಗ್ಯಕರ ಶಿಶುಗಳಿಗೆ ಇದನ್ನು ಬಳಸಬಹುದು.

ಪ್ರತಿಜೀವನ, ತಡವಾಗಿ ಆಗುವ ಮದುವೆಗಳು, ಹೆಚ್ಚಿನ ತಾಯನದ ವಯಸ್ಸು, ವೃತ್ತಿಪರ ಬದುಕಿನ ಒತ್ತಡ, ಜೀವನಶೈಲಿಯ ಬದಲಾವಣೆಗಳು ಮತ್ತು ಇತರ ಕಾರಣಗಳಿಂದಾಗಿ ಎದೆಹಾಲಿನ ಸ್ವಮಿಸುವಿಕೆ ಕಡಿಮೆಯಾಗುತ್ತದೆ ಮತ್ತು ಇದು ಶಿಶುಗಳಿಗೆ ಉತ್ತಮ ಪೋಷಣೆಯ ಮೂಲದಿಂದ ವಂಚಿತವಾಗುವಂತೆ ಮಾಡುತ್ತದೆ. ಇದೇ ವೇಳೆ, ವೈದ್ಯರು ಮತ್ತು ತಜ್ಞರು ಈ ಪ್ರವೃತ್ತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಡಿಮೆ ಹಾಲಿನ ಉತ್ಪಾದನೆಯಿಂದಾಗಿ ಸುಮಾರು ಶೇ 15-20 ರಷ್ಟು ಹೊಸ ತಾಯಂದಿರು ಹಾಲುಣಿಸಲು ಕಷ್ಟಪಡುತ್ತಾರೆ ಮತ್ತು 40-50 ಪ್ರತಿಶತದಷ್ಟು ತಾಯಂದಿರು ಹುಟ್ಟಿದ ಎರಡು ಅಥವಾ ಮೂರು ತಿಂಗಳೊಳಗೆ ವೃತ್ತಿಪರ ಕಾರಣಗಳಿಂದ ಹಾಲುಣಿಸುವಿಕೆಯನ್ನು ನಿಲ್ಲಿಸಲು ಮುಂದಾಗುತ್ತಾರೆ ಎಂದು ಅವರು ಹೇಳುತ್ತಾರೆ.

ಮದರ್‌ಹುಡ್ ಆಸ್ಪತ್ರೆಯ ನಿರೋಧಾಟಿವಿಸ್ಟ್ ಮತ್ತು ಮಕ್ಕಳ ವೈದ್ಯ ಡಾ.ಸಂತೋಷ್ ಕುಮಾರ್ ಮಾತನಾಡಿ, 'ಮಧುಮೇಹ, ಅಧಿಕ ರಕ್ತದೊತ್ತಡ, ಬೊಜ್ಜು, ಅವಧಿಪೂರ್ವ ಜನನ, ಜೆನೆಟಿಕ್ ಮಾಡ್ಯುಲೇಷನ್, ಪರಿಸರ, ವೃತ್ತಿಪರ ಮತ್ತು ಕೌಟುಂಬಿಕ ಜೀವನದ ಸಮತೋಲನ ಗೊಳಿಸುವಲ್ಲಿನ ಒತ್ತಡ, ಅಹಾರ ಪದ್ಧತಿ, ಪೋಷಣೆ, ನಿರ್ದಯ ಚಕ್ರ ಮತ್ತು ಹೊಸ ರೋಗಗಳಿಗೆ ತೆರೆದುಕೊಳ್ಳುವ ಮುಂತಾದ ಪರಿಷ್ಕರಿಸಿದ ಹೊಸ ತಾಯಂದಿರ ಎದೆ ಹಾಲಿನ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತವೆ' ಎನ್ನುತ್ತಾರೆ. ತಜ್ಞರ ಪ್ರಕಾರ, ಮಹಿಳೆಯರು ಈ ಸಮಸ್ಯೆಗಳನ್ನು ತಡೆಗಟ್ಟಲು ಮತ್ತು ಹಾಲುಣಿಸುವಿಕೆಯನ್ನು ಸುಧಾರಿಸಲು ವೈದ್ಯರ

ಅಡಾಗ್ಯೂ ಅಂತಹ ಹಾಲು ನೆಕ್ಕೋಟ್ರೆಸಿಂಗ್ ಎಂಟ್ರಿಕೊಲ್ಯೆಟಿಕ್‌ಗೆ ಕಾರಣವಾಗಬಹುದು ಮತ್ತು ಬಾಟಲ್ ಫೀಡಿಂಗ್ ಮಾಡುವುದರಿಂದ ಅತಿಸಾರ, ಕಿವಿ ಸೋಂಕು, ನ್ಯೂರೋನಿಯಾ ಮತ್ತು ಸೆಪ್ಟಿಸ್‌ನಂತಹ ಸೋಂಕುಗಳ ಅಪಾಯ ಉಂಟಾಗಬಹುದು.

ಇದು ಸ್ವಲ್ಪಕಾಲ, ಮೆಟಾಬಾಲಿಕ್ ಸಿಂಡ್ರೋಮ್ ಮತ್ತು ಕಳವೆ ಬುದ್ಧಿವಂತಿಕೆಯ ಕಾರ್ಯಕ್ರಮತೆಯಂತಹ ದೀರ್ಘಕಾಲೀನ ಸಮಸ್ಯೆಗಳ ಅಪಾಯವನ್ನು ಶಿಶುಗಳಿಗೆ ತಂದೊಡ್ಡಬಹುದು ಎಂದು ಅವರು ಎಚ್ಚರಿಸಿದ್ದಾರೆ. ಸ್ವೀಡನ್‌ನ ರಿಡ್ ಮತ್ತು ಪ್ರಸೂತಿ ತಜ್ಞ ಡಾ. ಸ್ಟಿಡಿ ಡಿ ನಾಯ್ಕ್ ಪ್ರಕಾರ, 'ಮಗುವಿನ ಉತ್ತಮ ಬೆಳವಣಿಗೆಗೆ ಎದೆ ಹಾಲು ಅತ್ಯುತ್ತಮ ಪೋಷಕಾಂಶವಾಗಿದೆ. ಇದು ಮಕ್ಕಳನ್ನು ಅರ್ಜಿ, ಸೋಂಕುಗಳು, ಕಾಯಿಲೆಗಳು, ಮಧುಮೇಹ ಮತ್ತು ಕ್ಯಾನ್ಸರ್‌ನಂತಹ ಕಾಯಿಲೆಗಳಿಂದ ರಕ್ಷಿಸುತ್ತದೆ. ಹೀಗಾಗಿ ತಾಯಂದಿರು ಆರು ತಿಂಗಳಿಂದ ಕನಿಷ್ಠ ಒಂದು ವರ್ಷದವರೆಗೆ ಎದೆ ಹಾಲುಣಿಸುವುದನ್ನು ಮಾಡಬೇಕು' ಎನ್ನುತ್ತಾರೆ.

ಕಾಲುಗಳ ಸ್ನಾಯು ಸೆಳೆತದ ಸಮಸ್ಯೆಯನ್ನು ನಿರ್ಲಕ್ಷಿಸಿದಿರಿ

ವಿಟಮಿನ್ ಬಿ 12 ಇತ್ತೀಚಿನ ದಿನಗಳಲ್ಲಿ ದೊಡ್ಡ ಸಮಸ್ಯೆಯಾಗಿದೆ. ಅನೇಕರು ವಿಟಮಿನ್ ಬಿ 12 ಕೊರತೆಯಿಂದ ಬಳಲುತ್ತಿದ್ದಾರೆ. B12 ದೇಹದ ವಿವಿಧ ಅಂಗಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಉತ್ತಮ ಆರೋಗ್ಯ ವನ್ನು ಹೊಂದಬೇಕಾದರೆ, ನಾವು ಉತ್ತಮ ಪೌಷ್ಟಿಕಾಂಶದ ಆಹಾರವನ್ನು ಸೇವಿಸಬೇಕು.



ರೀತಿಯಲ್ಲಿ ಪರಿಣಾಮ ಬೀರುತ್ತದೆ. ವಿಟಮಿನ್ ಬಿ 12 ಕೊರತೆಯು ಮೂಳೆ ಸ್ವಿಂಗ್‌ಗೆ ಕಾರಣವಾಗುತ್ತದೆ.

ಜೀವನಶೈಲಿಯೂ ಜೆಸ್ಸಾಗರಿಬೇಕು. ಪ್ರತಿದಿನ ವ್ಯಾಯಾಮ ಮಾಡಿ. ಜೊತೆಗೆ ಜೆಸ್ಸಾಗರಿ ನಿರ್ದಯ ಮಾಡಿ. ಇದಲ್ಲ ನಡೆದರೆ ಮಾತ್ರ ನಾವು ಆರೋಗ್ಯವಾಗಿರುತ್ತೇವೆ. ಅದರ ಈಗ ಕೆಲಸದ ಒತ್ತಡ ಹೆಚ್ಚಾಗಿದೆ. ಪ್ರತಿಯೊಬ್ಬರಿಗೂ ಗುರಿಗಳಿರುತ್ತವೆ. ಇತ್ತೀಚಿನ ದಿನಗಳಲ್ಲಿ ಯುವಕ-ಯುವಿಯರು ಕಾಲು ಸೆಳೆತ, ಸ್ನಾಯು ನೋವು, ಕೈ ಸೆಳೆತ, ಕಣ್ಣಿನ ನೋವಿನಿಂದ ಬಳಲುತ್ತಿದ್ದಾರೆ. ನಮ್ಮ ದೇಹದಲ್ಲಿನ ಪೋಷಕಾಂಶಗಳ ಕೊರತೆಯಿಂದ ಈ ಸಮಸ್ಯೆಗಳು ಉಂಟಾಗುತ್ತವೆ. ವಿಟಮಿನ್ ಬಿ 12 ಇತ್ತೀಚಿನ ದಿನಗಳಲ್ಲಿ

ದೊಡ್ಡ ಸಮಸ್ಯೆಯಾಗಿದೆ. ಅನೇಕರು ವಿಟಮಿನ್ ಬಿ 12 ಕೊರತೆಯಿಂದ ಬಳಲುತ್ತಿದ್ದಾರೆ. B12 ದೇಹದ ವಿವಿಧ ಅಂಗಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ದೇಹವು ತನ್ನದೇ ಆದ ಬಿ 12 ಅನ್ನು ಉತ್ಪಾದಿಸಲು ಸಾಧ್ಯವಿಲ್ಲ. ಆದ್ದರಿಂದ, ನಾವು ಆಹಾರದ ಮೂಲಕ ವಿಟಮಿನ್ ಬಿ 12 ಅನ್ನು ಪಡೆಯಬೇಕು. ಇದು ಪ್ರಾಣಿ ಉತ್ಪನ್ನಗಳಲ್ಲಿಯೂ ಕಂಡುಬರುತ್ತದೆ. ಯಕ್ಷತ್ಯ ಈ B12 ವಿಟಮಿನ್ ಅನ್ನು ಒಂದು ವರ್ಷಗಳವರೆಗೆ ಸಂಗ್ರಹಿಸುತ್ತದೆ. ಆ ಶೇಖರಣೆ-ಯೂ ಕಡಿಮೆಯಾದಾಗ ವಿಟಮಿನ್ ಕೊರತೆ ಉಂಟಾಗುತ್ತದೆ. ಇದು ದೇಹದ ಮೇಲೆ ಅನೇಕ

ಹೆಚ್ಚಿದ ಹೃದಯ ಬಡಿತದಂತಹ ಲಕ್ಷಣಗಳು ಸಹ ಕಂಡುಬರುತ್ತವೆ. ಕೆಲಸ ಮಾಡುವಲ್ಲಿಯೂ ಸಾಕಷ್ಟು ಗೊಂದಲ, ಹೆಚ್ಚಿನ ಕಡಿಮೆಯಾಗುವುದು, ಅತ್ಯಂತ ಅಲ್ಪ ಛಾಪನೆ, ಜ್ವರಕ್ಕೆ ಶಕ್ತಿ ನಷ್ಟ ಇತ್ಯಾದಿ ಲಕ್ಷಣಗಳು ಕಂಡುಬರುತ್ತವೆ. ಸ್ನಾಯುಗಳು ದುರ್ಬಲವಾಗುತ್ತವೆ. ವಿಟಮಿನ್ ಬಿ 12 ಕೊರತೆಯು ರಾತ್ರಿ ಬೆವರುವಿಕೆಗೆ ಕಾರಣವಾಗುತ್ತದೆ. ಕೆಲವೊಮ್ಮೆ ಬಿನ್ನತೆಯೂ ಉಂಟಾಗುತ್ತದೆ.ಹಾಗಾಗಿ ಇಂತಹ ಲಕ್ಷಣಗಳಿರುವವರು ವಿಟಮಿನ್ ಬಿ12 ಇರುವ ಆಹಾರವನ್ನು ಸೇವಿಸಬೇಕು ಎನ್ನುತ್ತಾರೆ ಪೌಷ್ಟಿಕತಜ್ಞರು.

ವೀಳ್ಯದೆಲೆ ಈ ರೀತಿ ಸೇವಿಸಿ ಅನಾರೋಗ್ಯವನ್ನು ದೂರವಿರಿಸಿ



ವೀಳ್ಯದೆಲೆಯ ರಸ ತೆಗೆದು ಸ್ವಲ್ಪ ಜೇನು ತುಪ್ಪ ಸೇರಿಸಿ ಮಕ್ಕಳಿಗೆ ಕುಡಿಸಿದರೆ ಕಿಮ್ಮು, ಕಫ ದೂರವಾಗುತ್ತದೆ. ಊಟ ಆದ ಮೇಲೆ ವೀಳ್ಯದೆಲೆ-ಅಡಿಕೆ ಹಾಕಿಕೊಳ್ಳುವುದರಿಂದ ಸೇವಿಸಿದ ಆಹಾರ ಸುಲಭವಾಗಿ ಜೀರ್ಣ ಆಗುತ್ತದೆ.

ವೀಳ್ಯದೆಲೆಯ ರಸದ ಜೊತೆಗೆ ಹಾಲನ್ನು ಸೇರಿಸಿ ಕುಡಿಯುತ್ತಾ ಬಂದರೆ ಮೂಲವ್ಯಾಧಿ ಸಮಸ್ಯೆಗಳು ದೂರ ಆಗುತ್ತವೆ.

ಸಣ್ಣ ಮಕ್ಕಳಿಗೆ ಕಫ ಕಟ್ಟಿ ಉಸಿರಾಟದ ತೊಂದರೆ ಆದಾಗ ವೀಳ್ಯದೆಲೆಗೆ ಸ್ವಲ್ಪ ಹರಳೆಣ್ಣೆ ಹಾಕಿ ಅದನ್ನು ಬಿಸಿ ಮಾಡಿ ಎದೆ ಮೇಲೆ ಇಟ್ಟರೆ ಉಸಿರಾಟದ ತೊಂದರೆ ಸರಿ ಆಗುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ದೂರ ಆಗುತ್ತದೆ. ವೀಳ್ಯದೆಲೆಗೆ ಲವಂಗ ಸೇರಿಸಿ ತಿನ್ನುವುದರಿಂದ ಗಂಟಲು ಕೆರೆತ, ಒಣ ಕಿಮ್ಮು, ಹೊಟ್ಟೆ ಉಬ್ಬರ ದೂರ ಆಗುತ್ತದೆ. ಗರ್ಭಿಣಿಯರು ವಾಂತಿ, ಬಿಕ್ಕಳಿಕೆ ಬರುವ ಸಮಯದಲ್ಲಿ ವೀಳ್ಯದೆಲೆಗೆ ಸ್ವಲ್ಪ ಅಡಿಕೆಯ ಜೂರು, ಎಲಕ್ಕಿ ಸೇರಿಸಿ ತಿಂದರೆ ಸಮಸ್ಯೆ ಗುಣ ಆಗುತ್ತದೆ. ವೀಳ್ಯದೆಲೆಯಲ್ಲಿ ಕ್ಯಾಲಿಯಂ ಅಂಶ ಹೆಚ್ಚು ಇರುವುದರಿಂದ ಇದನ್ನು ಊಟದ ನಂತರ ಸೇವಿಸುವುದು ಬಹಳ ಒಳ್ಳೆಯದು.

ಜೀರಿಗೆ ನೀರಿನಲ್ಲಿದೆ ಈ ಆರೋಗ್ಯ ಲಾಭ

ಎಲ್ಲಾ ರೀತಿಯ ರೋಗಗಳಿಗೂ ವೈದ್ಯರ ಬಳಿ ಓಡಬೇಡಿಲ್ಲ. ಕೆಲವೊಂದಕ್ಕೆ ಮನನಯಲ್ಲೇ ಮದ್ಯು ಮಾಡಿಕೊಳ್ಳಬಹುದು. ಗ್ಯಾಸ್ಟ್ರಿಕ್, ಅಜೀರ್ಣ, ಮೆಲಬದ್ಧತೆ, ಬಾಯಿ ಹುಣ್ಣು, ಪಿತ್ತ ಸಂಬಂಧಿ ತಲನೋವು, ವಾಂತಿ- ಇದಕ್ಕೆಲ್ಲಾ ಮನಮದ್ದನ್ನೇ ಪ್ರಯತ್ನಿಸಬಹುದು. ಮನನಯಲ್ಲಿ ಜೀರಿಗೆ ಇದ್ದರೆ ಸಾಕು. ಬಿಸಿಬಿಸಿ ನೀರಿಗೆ ಜೀರಿಗೆ ಹಾಕಿ, ಅದನ್ನು ಕುಡಿಸಿ ಕುಡಿ-ದರೆ ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳು ಶಮನವಾಗುತ್ತವೆ. ಜೀರ್ಣಕ್ರಿಯೆ ವೇಗವಾಗಿ ಆಗುತ್ತದೆ. ಆಗ ಯಾವ ಕಾಯಿಲೆಗಳೂ ಬರುವುದಿಲ್ಲ.



ಜೀರಿಗೆ ರಕ್ತ ಶುದ್ಧಿ ಮಾಡುವ ಶಕ್ತಿ ಇದೆ. ಬಾಯಿ ರುಚಿ ಕಳೆದುಕೊಂಡರೆ ಜೀರಿಗೆ ಕಷಾಯ ಮಾಡಿ, ಅದಕ್ಕೆ ಬೆಲ್ಲ ಬೆರೆಸಿ ಕುಡಿದು ನೋಡಿ. ಬಳಗಿರುವ ಜ್ವರ, ಅದರ ಲಕ್ಷಣಗಳ ಮೂಲ

ಬೇರನ್ನು ಅಲ್ಲೇ ಚೆವುಟಿ ಹಾಕುತ್ತದೆ. ತಲನೋವು, ಸ್ವಲ್ಪ ಮೈ ಕೈ ನೋವಿದ್ದರೆ ಐದು ಗ್ಲಾಸ್ ನೀರಿಗೆ 6-8 ಚಮಚ ಜೀರಿಗೆ ಪುಡಿ ಹಾಕಿ, ಮೂರು ಚಮಚ ಮೇಣಸಿನ ಕಾಳು

ಕಟ್ಟಿ ಹಾಕಿ. ಒಣ ಶುಂಠಿ, ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಚೆನ್ನಾಗಿ ಕುಡಿಸಿ. ದಿನಕ್ಕೆ ಮೂರು ಬಾರಿ ಕುಡಿದರೆ ತಲನೋವಿನ ಜೊತೆಗೆ ಜ್ವರ ಕೂಡ ನಿವಾರಣೆಯಾಗುತ್ತದೆ.

ತೆಂಗಿನ ಚಹಾ ಎಂದಾದ್ರೂ ಸೇವಿಸಿದ್ದೀರಾ? ಟೈ ಮಾಡಿ ನೋಡಿ ಹಲವು ಲಾಭಗಳಿವೆ

ಚಳಿಗಾಲದಲ್ಲಿ ಸಾಮಾನ್ಯ ಚಹಾವನ್ನು ಕುಡಿಯುವುದು ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ಶುಂಠಿ ಮತ್ತು ಮಸಾಲೆಗಳನ್ನು ಬೆರೆಸಿ ಚಹಾವನ್ನು ಕುಡಿಯುವುದರ ಹಲವು ಪ್ರಯೋಜನಗಳನ್ನು ನೀವು ತಿಳಿದಿರಬಹುದು. ಆದರೆ ಇಂದು ನಾವು ನಿಮಗೆ ತೆಂಗಿನಕಾಯಿ ಚಹಾದ ಪ್ರಯೋಜನಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದೇವೆ. ಹೌದು, ಈ ಚಹಾ ನಿಮ್ಮ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ತೆಂಗಿನಕಾಯಿ ಚಹಾದ ರುಚಿ ಕೂಡ ತುಂಬಾ ಅದ್ಭುತವಾಗಿರುತ್ತದೆ. ತೆಂಗಿನ ನೀರಿನ ಪ್ರಯೋಜನಗಳನ್ನು ನೀವು ತಿಳಿದಿರಬೇಕು. ಆದರೆ ಚಳಿಗಾಲದಲ್ಲಿ ತೆಂಗಿನಕಾಯಿ ಚಹಾವು ನಿಮಗೆ ತುಂಬಾ ಪರಿಣಾಮಕಾರಿಯಾಗಿದೆ. ಇದರ ಪ್ರಯೋಜನಗಳನ್ನು ತಿಳಿಯೋಣ ಬನ್ನಿ,

ರೋಗನಿರೋಧಕ ಶಕ್ತಿ ಹೆಚ್ಚಿಸಲು ಮತ್ತು ಹೃದ್ಯೋಗದಂತಹ ಸಮಸ್ಯೆಗಳಲ್ಲಿ ಪ್ರಯೋಜನಕಾರಿ ಚಳಿಗಾಲದಲ್ಲಿ ದೇಹದ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಸೋಂಕನ್ನು ತಪ್ಪಿಸಲು ನೀವು ತೆಂಗಿನ ಚಹಾವನ್ನು ಬಳಸಬಹುದು. ಪದೇ ಪದೇ ರೋಗಗಳಿಗೆ ಗುರಿಯಾಗುವ ಜನರು ಇದನ್ನು ಬಳಸಬಹುದು. ಈ ಟೀ ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಬೇಗನೇ ಹೆಚ್ಚಾಗುತ್ತದೆ. ಈ ಚಹಾವು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಪದ್ಧತಿ ತುಂಬಾ ಹಾಳಾಗಿದೆ. ಈ ಕಾರಣದಿಂದಾಗಿ ತ್ಯೂರೋಗದಂತಹ ಸಮಸ್ಯೆಗಳು ಬೇಗನೆ ವರ್ಧಿಸುತ್ತವೆ. ತೆಂಗಿನಕಾಯಿ ಚಹಾವು ಎಚ್ಚರಿಸಲ್



ಕೊಲೆಸ್ಟ್ರಾಲ್ ಅನ್ನು ಹೊರಹಾಕಲು ಸಹಾಯ ಮಾಡುತ್ತದೆ ಮತ್ತು ಅಧಿಕ ರಕ್ತದೊತ್ತಡ ನಿಿಯಂತ್ರಿಸಲು ಸಹಾಯ ಮಾಡುತ್ತದೆ. ತೂಕ ಇಳಿಕೆ ಮತ್ತು ಚರ್ಮದ ಆರೋಗ್ಯಕ್ಕೆ ಸಹಕಾರಿ: ತೆಂಗಿನಕಾಯಿ ಚಹಾದಲ್ಲಿ ಕ್ಯಾಲೊರಿಗಳ ಪ್ರಮಾಣವು

ತುಂಬಾ ಕಡಿಮೆಯಾಗಿರುತ್ತದೆ ಮತ್ತು ಅದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿನಂತ ಇರುತ್ತದೆ. ಈ ಕಾರಣದಿಂದಾಗಿ, ತೆಂಗಿನಕಾಯಿ ಚಹಾವನ್ನು ಕುಡಿಯುವುದು ತೂಕವನ್ನು ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ನೀವೂ ಕೂಡ ತೂಕವನ್ನು ನಿಿಯಂತ್ರಿಸಲು ಬಯಸುತ್ತಿದ್ದರೆ, ಪ್ರತಿದಿನ ಈ ಚಹಾವನ್ನು ಸೇವಿಸಿ. ಇದಲ್ಲದೆ, ಈ ಚಹಾವು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ ಏಕೆಂದರೆ ಇದು ಕೊಬ್ಬು ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಇದರಿಂದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ. ತೆಂಗಿನಕಾಯಿ ಚಹಾವನ್ನು ಹೇಗೆ ತಯಾರಿಸಬೇಕು ತೆಂಗಿನಕಾಯಿ ಚಹಾ ಬೇಕಾಗುವ ಸಾಮಗ್ರಿಗಳು: 3 ಕಪ್ ನೀರು, 1 ಕಪ್ ತೆಂಗಿನ ಹಾಲು, 1/2 ಕಪ್

ಹೆಚ್ಚಿನ ಪ್ರಮಾಣದಲ್ಲಿ ನೀರಿನಂತ ಇರುತ್ತದೆ. ಈ ಕಾರಣದಿಂದಾಗಿ, ತೆಂಗಿನಕಾಯಿ ಚಹಾವನ್ನು ಕುಡಿಯುವುದು ತೂಕವನ್ನು ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ನೀವೂ ಕೂಡ ತೂಕವನ್ನು ನಿಿಯಂತ್ರಿಸಲು ಬಯಸುತ್ತಿದ್ದರೆ, ಪ್ರತಿದಿನ ಈ ಚಹಾವನ್ನು ಸೇವಿಸಿ. ಇದಲ್ಲದೆ, ಈ ಚಹಾವು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ ಏಕೆಂದರೆ ಇದು ಕೊಬ್ಬು ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಇದರಿಂದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ. ತೆಂಗಿನಕಾಯಿ ಚಹಾವನ್ನು ಹೇಗೆ ತಯಾರಿಸಬೇಕು ತೆಂಗಿನಕಾಯಿ ಚಹಾ ಬೇಕಾಗುವ ಸಾಮಗ್ರಿಗಳು: 3 ಕಪ್ ನೀರು, 1 ಕಪ್ ತೆಂಗಿನ ಹಾಲು, 1/2 ಕಪ್

ಹೆಚ್ಚಿನ ಪ್ರಮಾಣದಲ್ಲಿ ನೀರಿನಂತ ಇರುತ್ತದೆ. ಈ ಕಾರಣದಿಂದಾಗಿ, ತೆಂಗಿನಕಾಯಿ ಚಹಾವನ್ನು ಕುಡಿಯುವುದು ತೂಕವನ್ನು ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ನೀವೂ ಕೂಡ ತೂಕವನ್ನು ನಿಿಯಂತ್ರಿಸಲು ಬಯಸುತ್ತಿದ್ದರೆ, ಪ್ರತಿದಿನ ಈ ಚಹಾವನ್ನು ಸೇವಿಸಿ. ಇದಲ್ಲದೆ, ಈ ಚಹಾವು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ ಏಕೆಂದರೆ ಇದು ಕೊಬ್ಬು ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಇದರಿಂದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ. ತೆಂಗಿನಕಾಯಿ ಚಹಾವನ್ನು ಹೇಗೆ ತಯಾರಿಸಬೇಕು ತೆಂಗಿನಕಾಯಿ ಚಹಾ ಬೇಕಾಗುವ ಸಾಮಗ್ರಿಗಳು: 3 ಕಪ್ ನೀರು, 1 ಕಪ್ ತೆಂಗಿನ ಹಾಲು, 1/2 ಕಪ್

ಕೃಷಕರ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿ: ಯುವ ನಾಯಕ ರಾಹುಲ್ ಜಾರಕಿಹೊಳೆ

ಯುವಕನವರದಿ: ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಯುವಕನವರದಿ ವಿಧಾನಸಭಾ ಕ್ಷೇತ್ರ ನಿರ್ಣಾಯಕ ಪಾತ್ರವಹಿಸುತ್ತದೆ. ಆದ್ದರಿಂದ ಕಾರ್ಯಕರ್ತರು ಪೂರೈಸಬೇಕಾದ ಕೆಲಸ ಮಾಡಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳೆ ಹೇಳಿದರು.



ಮೇಲೆ ಅದನ್ನು ಮರೆಯುವ ಕೆಲಸ ಕಾಂಗ್ರೆಸ್ ಎಂದೂ ಮಾಡಿಲ್ಲ ಎಂದರು.

ಕಾಂಗ್ರೆಸ್ ನುಡಿದಂತೆ ನಡೆದಿದೆ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ವಿಧಾನಸಭಾ ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಂದ ಅಭ್ಯರ್ಥಿ ಯಾರೇ ಆಗಲಿ ನಿಮ್ಮ ತಲೆಕಡೆಸಿಕೊಳ್ಳುವ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳೆ ಹಾಗೂ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳೆ ಅವರಿಗೆ ವೇದಿಕೆ ಮೇಲಿದ್ದ ಗಣ್ಯರು ಸನ್ಮಾನ ಮಾಡಿದರು. ನಂತರ ಯುವಕನವರದಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಹುದ್ದೆ, ಕಾಕತಿ, ಕಡೋಲಿ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳೆ ಸೇರಿದಂತೆ ವಿವಿಧ ಗ್ರಾಮಗಳ ಕೃಷಿ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.

ಹುಕ್ಕೇರಿ: 4 ಲಕ್ಷ ರೂ. ಶ್ರೀಗಂಧ ಕಟ್ಟಿಗೆ ವಶ; ಇಬ್ಬರ ಮೇಲೆ ಪ್ರಕರಣ ದಾಖಲು

ಹುಕ್ಕೇರಿ: ತಾಲೂಕಿನ ಗುಡಸ ಗ್ರಾಮದ ಗಾಯರಾಜ ಪ್ರದೇಶಕ್ಕೆ ಹೊಂದಿಕೊಂಡಿರುವ ಗುಡ್ಡದ ಲಕ್ಷ್ಮೀ ದೇವಿ ದೇವಸ್ಥಾನ ಬಳಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ.



ಸಾಗಿಸಲಾಗುತ್ತಿದ್ದ ಎಂಬ ಖಚಿತ ದಾಳಿ ನಡೆಸಿತು. ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಈ ವೇಳೆ ಸುಮಾರು 4 ಲಕ್ಷ ರೂ. ಅಧಿಕಾರಿ-ಸಿಬ್ಬಂದಿಗಳ ವಿಶೇಷ ತಂಡ ಮೌಲ್ಯದ 40 ಕೆಜಿ ಶ್ರೀಗಂಧ, 4 ಲಕ್ಷ

ರೂ ಬೆಲೆಬಾಳುವ ಕಾರ್ ಸೇರಿ ಒಟ್ಟು 8 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ವಣಿ ಮಾರ್ಗದರ್ಶನದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್.ಎಸ್. ಕಲ್ಲೋಳಿಕರ ನಿರ್ದೇಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರುದ್ರಪ್ಪ ಕವಾಡಗಿ, ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಪ್ರಸನ್ನ ಬೆಲ್ಲದ ನೇತೃತ್ವದಲ್ಲಿ ಉಪ ವಲಯ ಅರಣ್ಯ ಅಧಿಕಾರಿ ವಿಷ್ಣುಕುಮಾರ ನಾಯಕ, ಗಸ್ತು ವನಪಾಲಕ ರಾಯಪ್ಪ ಬಬಲಿ, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ದಾಳಿ ವೇಳೆ ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಪ್ರಾದೇಶಿಕ ಅರಣ್ಯ ವಲಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆದಿದೆ. ಪ್ರಕರಣದ ಆರೋಪಿಗಳು ನಕಲಿ ಪತ್ರಕರ್ತರೆಂದು ತಿಳಿದು ಬಂದಿದ್ದು, ಪತ್ರಕರ್ತರ ಸೋಗಿನಲ್ಲಿ ಶ್ರೀಗಂಧದ ತುಂಡುಗಳ ಸಾಗಣೆಗೆ ಕಾರ್ ಬಳಸಿದ್ದಾರೆ ಎನ್ನಲಾಗಿದೆ.

ವಿದ್ಯುತ್ ಪ್ರಸರಣ: ಸಾರ್ವಜನಿಕರ ಗಮನಕ್ಕೆ

ಬೆಳಗಾವಿ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಜಾಲಿಯಲ್ಲಿರುವ 110/11ಕೆವಿ ಡೆವೆಲಪ್‌ಮೆಂಟ್ ವಿಧ್ಯುತ್ ಉಪಕೇಂದ್ರದಿಂದ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅರಳಿಮಟ್ಟಿ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲು ಅಂದವಿಸಿರುವ 110/11ಕೆವಿ ವಿದ್ಯುತ್ ಕೇಂದ್ರಕ್ಕೆ ಜೋಡಿ ಗೋಪುರಗಳ ಮೇಲೆ 4.671 ಕಿ.ಮಿ ಉದ್ದದ ಒಂಟಿ ವಿದ್ಯುತ್ ಪ್ರಸರಣ ಮಾರ್ಗವನ್ನು ನಿರ್ಮಿಸಲಾಗಿದೆ. ಸದರಿ 110 ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಡೆವೆಲಪ್‌ಮೆಂಟ್, ಅರಳಿಮಟ್ಟಿ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಹಾಯ್ದು ಹೋಗುತ್ತದೆ. ಸದರಿ ವಿದ್ಯುತ್ ಪ್ರಸರಣ ಮಾರ್ಗವನ್ನು ಮಾರ್.27 ರಂದು ಇಲ್ಲವೆ ತದನಂತರ ಯಾವುದೇ ಕ್ಷೇತ್ರದಲ್ಲಿ ವಿದ್ಯುತ್‌ನ್ನು ಹರಿಬಿಡಲಾಗುವುದು. ಆದ್ದರಿಂದ ಸಾರ್ವಜನಿಕರು ವಿದ್ಯುತ್ ಗೋಪುರಗಳನ್ನು ಹಕ್ಕುವುದಾಗಿ, ತಂತಿಗಳನ್ನು ಮುಟ್ಟುವುದಾಗಿ ಹಸಿರು ಟೋಂಗುಗಳನ್ನು ಎಸೆಯುವುದಾಗಿ ಮತ್ತು ಲೈನ್ ಕೆಳಗಡೆ ದನಕರುಗಳನ್ನು ಕಟ್ಟುವುದಾಗಿ, ಗಿಡಮರಗಳನ್ನು ನೆಡುವುದಾಗಿ, ಮನೆ/ಗುಡಿಸಲುಗಳನ್ನು ನಿರ್ಮಿಸುವುದಾಗಿ ಪ್ರಾಣಾಪಾಯಕವಾಗುವುದು. ಒಂದು ವೇಳೆ ಇಂತಹ ಕೃತ್ಯಗಳನ್ನು ಯಾರಾದರೂ ಎಸಗಿದಲ್ಲಿ ಮುಂದೆ ಒದಗಬಹುದಾದ ಅಪಾಯಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಬ್ಯುಡೆಟ್ ಕಾಮಗಾರಿ ವಿಭಾಗ, ಕಾರ್ಯನಿರ್ವಹಣೆ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆ: ಹೆಚ್ಚುವರಿ ಬಸ್ ಸೌಲಭ್ಯ

ಬೆಳಗಾವಿ: 2024-25 ನೇ ಸಾಲಿನ ಶ್ರೀಕೇಶ್ವರ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಯ ಪ್ರಯುಕ್ತ ಅಥಣಿ, ರಾಯಬಾಗ, ಗೋಕಾಕ, ಹುಕ್ಕೇರಿ, ಚಿಕ್ಕೋಡಿ, ಸಂಕೇಶ್ವರ ಹಾಗೂ ನಿಪಾಣಿ ಘಟಕಗಳಿಂದ ಹೆಚ್ಚುವರಿ ಸಾರಿಗೆಗೆ ಸುಸಜ್ಜಿತ ವಾಹನಗಳ ಸೌಲಭ್ಯವನ್ನು ಒದಗಿಸಲಾಗುವುದು. ಪ್ರಾಸ್ತಂಗಿಕ ಕಾರಾರಿನಲ್ಲಿ ಶ್ರೀ ಕೇಶ್ವರ ಶ್ರೀಶೈಲ ಮಲ್ಲಿಕಾರ್ಜುನ ದರ್ಶನದ ಜೊತೆಗೆ ಕೂಡಲಸಂಗಮ ಬದಾಮಿ, ಮಂತ್ರಾಲಯ, ಮಹಾನಂದಿ, ಬಸವಕಲ್ಯಾಣ ಮುಂತಾದ ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ. ಸಾಧಾರಣ ಹೊಂದತಹ ಭಕ್ತಾದಿಗಳಿಗೆ ಶ್ರೀಶೈಲ ಜಾತ್ರೆಯಿಂದ ಮರಳಿ ಬರುವಾಗ ವಿಭಾಗದಿಂದ ವಿಶೇಷ ವಾಹನಗಳ ಸೌಲಭ್ಯ ಒದಗಿಸಲಾಗುವುದು. ಯಾತ್ರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾಕರ ಸಾಂಸ್ಥೆಯ ಚಿಕ್ಕೋಡಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಶಶಿಧರ ಎಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾವು ಪಕ್ಷ ನೋಡುತ್ತೇವೆ ಹೊರತು, ವ್ಯಕ್ತಿಯನ್ನಲ್ಲ: ಸಚಿವ ಸತೀಶ್ ಜಾರಕಿಹೊಳೆ

ಬೆಳಗಾವಿ: ಬಿಜೆಪಿಯಿಂದ ಯಾವ ಅಭ್ಯರ್ಥಿ ಸ್ಪರ್ಧೆ ಮಾಡಿದರೂ ನಾವು ಪಕ್ಷ ನೋಡುತ್ತೇವೆ. ವ್ಯಕ್ತಿಯನ್ನು ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳೆ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಿಂದ ಶೆಟ್ಟರ್, ಯತ್ಯಾಳ ಹೆಸರು ಕೇಳಿ ಬರುತ್ತಿದೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಬಿಜೆಪಿ ಪಕ್ಷ ಅಂತಾ ಅಷ್ಟೇ ನೋಡುತ್ತೇವೆ ಹೊರತು ವ್ಯಕ್ತಿಯನ್ನಲ್ಲ. ಯಾರೇ ಅಭ್ಯರ್ಥಿ ಆದರೂ ಬಿಜೆಪಿ ಪಕ್ಷ ಅಂತಾನೇ ತಿಳಿದುಕೊಂಡು ಚುನಾವಣೆ ಎದುರಿಸುತ್ತೇವೆ ಎಂದರು.



ಶೆಟ್ಟರ್ ಗೋಬ್ಬಾಳ ಅಭಿಯಾನ ನಡೆಸುತ್ತಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಅವರ ಪಕ್ಷಕ್ಕೆ ಸಂಬಂಧಿಸಿದ ವಿಷಯ. ಯಾರೇ ಬಂದರೂ ನಾವು ಎದುರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆಗೆ ಇನ್ನು 45 ದಿನಗಳಿದ್ದು, ಅಲ್ಲಿಯವರೆಗೂ ನಮ್ಮ ಪರವಾಗಿ ವಾತಾವರಣವನ್ನು ಹಿಡಿದಿಟ್ಟುಕೊಳ್ಳಬೇಕಾಗುತ್ತದೆ ಎಂದರು. ಹಾಲಿ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾಧಿಕಾರಿಗಳಿಗೆ ಬೇರೆ ಹುದ್ದೆ ನೀಡಿದ್ದರಿಂದ ಬೇರೆಯವರಿಗೆ ನೀಡುತ್ತಿರಲಿಲ್ಲ ಎಂದು ಪ್ರಶ್ನೆಗೆ ಖಂಡಿತವಾಗಲಿಲ್ಲವೆಂದು ಮಾತುತ್ರೆವೆ. ಅದು ನಮ್ಮ ಕೈಯಲ್ಲೇ ಇದೆ. ಅದನ್ನು ಯಾವಾಗ ಬೇಕಾದರೂ ಮಾಡಬಹುದು ಎಂದರು.

ಯುವ ಜನತೆ ಕಡ್ಡಾಯ ಮತದಾನ ಮಾಡಿ: ಇಬ್ಬ ಪ್ರವೀಣ ಪಾಟೀಲ್

ಬೆಳಗಾವಿ: ಕಾಗವಾಡ: ಲೋಕಸಭಾ ಚುನಾವಣೆಯಲ್ಲಿ ಯುವ ಜನತೆ ಕಡ್ಡಾಯವಾಗಿ ಮತದಾನ ಮಾಡುವಂತೆ ಕಾಗವಾಡ ತಾಲೂಕು ಸ್ಪೀಕರ್ ಸಮಿತಿ ಅಧ್ಯಕ್ಷ, ತಾಪಂ ಇಬ್ಬ ಪ್ರವೀಣ ಪಾಟೀಲ್ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯತ ಕಚೇರಿ ಆವರಣದಲ್ಲಿ ಬುಧವಾರ ಸ್ಪೀಕರ್ ಚಟುವಟಿಕೆಯಡಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಹಾಗೂ ಸೆಲೆ ಬಾತ್ ಗೆ ಜಾಲನೆ ನೀಡಿ ಅವರು ಮಾತನಾಡಿದರು. ಮಾರ್ಚ್ 25 ವರೆಗೂ 17 ವರ್ಷ ತುಂಬಿದವರು ಮತದಾನ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಲು ಅವಕಾಶವಿದ್ದು, ಯುವ ಜನತೆ ಇದರ ಸದುಪಯೋಗ ಪಡೆದು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.



ಈ ಸಂದರ್ಭದಲ್ಲಿ ನರೇಗಾ ಎಡಿ ಗೋಪಾಲ ಮಾಳಿ, ಪಂಚಾಯತ್ ರಾಜ್ ಎಡಿ ಎ.ಡಿ. ಅನ್ನಾರಿ, ಪ್ರದೀಪ ಆನಗೊಂಡ, ಸತೀಶ್ ಬೆಕ್ಕೇರಿ, ಅದಿನಾಥ ಮುಂತಾದವರು ಇದ್ದರು.

ಕೆಲಸದ ಒತ್ತಡ ಕಡಿಮೆ ಮಾಡಲು ಮನವಿ ಸಲ್ಲಿಸಲು ಬಂದಿದ್ದ ಕಾರ್ಯಕರ್ತೆಯರು

ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳೆಕರ್ ಸ್ಪಷ್ಟನೆ

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಇತ್ತೀಚೆಗೆ ಪಲ್ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ನಿವಾರಿಸಬೇಕೆಂದು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳೆಕರ್ ಸ್ಪಷ್ಟನೆ ನೀಡಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿ ಸಚಿವರು ಅಂಗವಾಡಿ ಕಾರ್ಯಕರ್ತೆಯರ ಸಭೆ ನಡೆಸಿದ್ದಾರೆ ಎಂದು ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಇತ್ತೀಚೆಗೆ ಪಲ್ ಪೋಲಿಯೋ, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ವೆ ಮಾಡಿದ್ದಾರೆ. ಈಗ ಐಎಲ್‌ಒ ಆಗಿ ಕೆಲಸ ಮಾಡಿದ್ದಾರೆ. ಐಎಲ್‌ಒ ಆಗಲು ನಮಗೆ ತೊಂದರೆ ಆಗುತ್ತಿದೆ ಎಂದು ನನಗೆ ಹೇಳಿಲ್ಲ ಬಂದಿದ್ದಾರೆ. ಆದರೆ, ನಾನೇ ಅವರಿಗೆ ತಿಳಿ ಹೇಳಿ ಕೆಲಸ ಮಾಡಲು ಸೂಚಿಸಿದೆ ಎಂದರು.



ದೂರು ಕೊಡಲಿ, ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿರುವುದು ನಾನು ನಿಯಮ ಉಲ್ಲಂಘಿಸಿಲ್ಲ, ನಾನು ದೇಶದ ಕಾನೂನಿಗೆ ಗೌರವ ಕೊಡುತ್ತೇನೆ. ನನಗೆ ಯಾವುದೇ ಚುನಾವಣೆ ವೇಳೆ ದೂರು ಸಾಮಾನ್ಯ ನೀಡುವುದು ಸರ್ವೆ

ಇದು ಐದನೇ ಚುನಾವಣೆ. ನನಗೆ ಚುನಾವಣೆ ಎದುರಿಸುವುದು ಹೇಗೆ ಎಂಬುದು ಗೊತ್ತು ಎಂದು ಸಚಿವರು ಹೇಳಿದರು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಮೈಸೂರ್ ಹೆಬ್ಬಾಳೆಕರ್ ಬೆಳಗಾವಿ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗೆ ದುಡಿಯುತ್ತಿರುವ ಕಾರ್ಯಕರ್ತರ ಕಷ್ಟ ಸುಖಗಳಿಗೆ ಸ್ಪಂದಿಸಿರುವ. ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವ ಎಂದು ಯುವ ಕಾಂಗ್ರೆಸ್ ಮುಖಂಡ ಮೈಸೂರ್ ಹೆಬ್ಬಾಳೆಕರ್ ಹೇಳಿದ್ದಾರೆ. ಹೈಕಮಾಂಡ್ ನನ್ನನ್ನು ಗುರುತಿಸಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದರೆ, ಜಿಲ್ಲಾ ಹಾಗೂ ರಾಜ್ಯ ಮಟ್ಟದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸ್ಪರ್ಧೆಗಳಿಯುವೆ ಎಂದರು. ಎದುರಾಳಿ ಯಾರೇ ಇದ್ದರೂ ತಲೆಕೆಡಿಸಿಕೊಂಡಿಲ್ಲ. ನಮ್ಮ ಮುಖಂಡರಾದ ಸತೀಶ್ ಜಾರಕಿಹೊಳೆ ಅವರು, ಅಪಾರ ಸಂಖ್ಯೆಯ ಕಾರ್ಯಕರ್ತರ ಅಶೀರ್ವಾದದೊಂದಿಗೆ ಕಣಕ್ಕಿಳಿಯುವೆ ಎಂದು ಹೇಳಿದರು.

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಬೆಳಗಾವಿ: ಜಿಲ್ಲೆಯಾದ್ಯಂತ ಮಾರ್.25 ರಿಂದ ಮ.6 ರವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ವಾರ್ಷಿಕ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆದೇಶ ಹೊರಡಿಸಿರುತ್ತಾರೆ. ಪರೀಕ್ಷೆಗಳ ಸಮಯದಲ್ಲಿ ಯಾವುದೇ ರೀತಿಯ ಲೋಪ ದೋಷಗಳಾಗದಂತೆ ಹಾಗೂ ಯಾವುದೇ ರೀತಿಯ ಅಪವ್ಯವಹಾರಗಳು ಜರುಗದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಸಲುವಾಗಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ 200ಮೀ. ವ್ಯಾಪ್ತಿಯ ಸುತ್ತಮುತ್ತ ಸಿ.ಆರ್.ಪಿ.ಸಿ 1973 ಕೆಲಂ 144ರ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿರುತ್ತದೆ. ಸದರಿ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ನಿತೇಶ್ ಪಾಟೀಲ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಬೆಡ್‌ರೂಂ ಕಿಟಕಿ ಹಾಕದೆ ದಂಪತಿಯ ಸರಸ ಸಲ್ಲಾಪ; ತಾಣೆ ಮೆಟ್ಟಿಲು ಹತ್ತಿದ ಪಕ್ಕದ ಮನೆ ಮಹಿಳೆ

ಬೆಂಗಳೂರು: ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಪಕ್ಕದ ಮನೆ ದಂಪತಿ ಸರಸ ಸಲ್ಲಾಪದಿಂದ ಕಿರಿಕಿರಿಯಾಗುತ್ತಿದೆ ಎಂದು 44 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ಅವಲಹಳ್ಳಿ, ಬಿಡಿಎ ಲೇಔಟ್ ನಲ್ಲಿ ಮಹಿಳೆ ವಾಸವಾಗಿದ್ದಾರೆ. ಮಹಿಳೆಯ ಮನೆಯ ಬಾಗಿಲಿಗೆ ಪಕ್ಕದ ಮನೆಯ ಬೆಡ್ ರೂಮ್ ಇದೆ. ಪಕ್ಕದ ಮನೆಯಲ್ಲಿ ವಾಸವಾಗಿರುವ ದಂಪತಿ ಬೆಡ್ ರೂಮ್ ಕಿಟಕಿ ತೆರವು ಸರಸ ಈ ಬಗ್ಗೆ ಬಹಳ ಮುಜುಗರಕ್ಕೆ ಒಳಗಾಗಿ



ಸಲ್ಲಾಪದಲ್ಲಿ ತೊಡಗುವ ಮೂಲಕ ಬಹಳ ವಿಕೃತ ಮತ್ತು ಅಸಹ್ಯ ಮನಸ್ತಿಯಿಂದ ನಡೆದುಕೊಂಡಿದ್ದಾರೆ.

ಮಹಿಳೆ, ದಯವಿಟ್ಟು ಬೆಡ್ ರೂಮ್ ಕಿಟಕಿ ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪಕ್ಕದ ಮನೆಯ ವ್ಯಕ್ತಿ ಅಪಾಚ್ಯ ಶಬ್ದಗಳಿಂದ ಮಹಿಳೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ನಿಂದಿಸಿದ್ದಾನೆ. ಅಲ್ಲದೆ ಮಹಿಳೆ ಮೇಲೆ ಅತ್ಯಾಚಾರ ಎಸಗುವುದಾಗಿ ಮತ್ತು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಪಕ್ಕದ ಮನೆಯ ಮನೆ ಮಾಲೀಕ ಚಿಕ್ಕಣ್ಣ ಮತ್ತು ಅವರ ಮಗ ಮಂಜುನಾಥ್ ಮಹಿಳೆ ಕುಟುಂಬದ ಮೇಲೆ ಪಲ್ಲೆಗೆ ಯತ್ನಿಸಿದ್ದಾನೆ.

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಜಿಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಬಿ ನಗರದ ಮೂರನೇ ಹಂತದ ಆರನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಸುಸ್ಮಯಾ (48) ಹಾಗೂ ಮಕ್ಕಳಾದ ನಿಖಿತ್ (28), ನಿಖಿತ್ (26) ಆತ್ಮಹತ್ಯೆ ಮಾಡಿಕೊಂಡವರು. ಜಿಬಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ. ಇವರು ಉಡುಪಿ ಜಿಲ್ಲೆಯವರು. ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕುಟುಂಬವು ಖಾಸಗಿ ಬ್ಯಾಂಕ್‌ನಲ್ಲಿ ಸಾಲ ಮಾಡಿಕೊಂಡಿತ್ತು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಬೆಂಕಿ ಆರಿಸಲು ಹೋಗಿ ಸುಟ್ಟು ಕರಕಲಾದ ರೈತ ಹಾಸನ: ಬೆಂಕಿ ಆರಿಸಲು ಹೋದ ರೈತ ಬೆಂಕಿಗಾಹುತಿಯಾದ ದಾರುಣ ಘಟನೆ ಹಾಸನದ ಹೊಳೆನರಸೀಪುರ ತಾಲೂಕಿನ ದೊಡ್ಡಕುಂಜೇವು ಗ್ರಾಮದಲ್ಲಿ ನಡೆದಿದೆ.

ಕೃಷ್ಣೇಗೌಡ (62) ಮೃತ ದುರ್ದೈವಿ. ಕೃಷ್ಣೇಗೌಡ ತಮ್ಮ ಜಮೀನಿಗೆ ತೆರಳಿದ್ದರು. ಈ ವೇಳೆ ಜಮೀನಿನ ಬದುವಿನಲ್ಲಿದ್ದ ಒಣ ಹುಲ್ಲಿಗೆ ಬೆಂಕಿ ತಗುಲಿತು. ತೋಟಕ್ಕೆಲ್ಲಾ ಬೆಂಕಿ ವ್ಯಾಪಿಸುತ್ತದೆ ಎಂದು ಅತಂಕಗೊಂಡ ಕೃಷ್ಣೇಗೌಡರು ಬೆಂಕಿ ನಂದಿಸಲು ಹೋಗಿದ್ದರು. ಜೋರಾಗಿ ಉರಿಯುತ್ತಿದ್ದ ಬೆಂಕಿಗೆ ಸಿಲುಕಿ ಕೃಷ್ಣೇಗೌಡರು ಸುಟ್ಟು ಗಾಯಗಳಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಕೂಡಲೇ ಗ್ರಾಮಸ್ಥರು ಗಾಯಾಳುವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೃಷ್ಣೇಗೌಡರು ಮೃತಪಟ್ಟಿದ್ದಾರೆ.

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಅಖಿಲಾ ಅಕ್ರಮ ತಡೆಗಟ್ಟಲು ನಿಯಂತ್ರಣ ಕೊರಡುಗಳ ಸ್ಥಾಪನೆ

ಬೆಳಗಾವಿ: 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯು ಮಾರ್. 16 ರಂದು ಘೋಷಣೆಯಾಗಿದ್ದು, ಸಾರ್ವತ್ರಿಕ ಲೋಕಸಭಾ ಚುನಾವಣೆ ನಿಮಿತ್ತ ಜಿಲ್ಲೆಯಲ್ಲಿ ಈಗಾಗಲೇ ಕೈಗೊಳ್ಳಲಾದ ಎಲ್ಲ ಮುಂಜಾಗೃತಾ ಕ್ರಮಗಳ ಕೈಗೊಂಡಿದ್ದು ಸದರಿ ಚುನಾವಣೆಯು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಅಖಿಲಾ ಇಲಾಖೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ದೃಷ್ಟಿಯಿಂದ ಬೆಳಗಾವಿ ದಕ್ಷಿಣ ಜಿಲ್ಲೆಯಲ್ಲಿನ ಮಧ್ಯ ಮಾರಾಟ ಸನ್ನದುದಾರರಿಗೆ ಫೆ. 20 ರಿಂದ 21, 2024 ರಂದು ಸಭೆ ನಡೆಯಿಸಿ ಸದರಿ ಸಭೆಯಲ್ಲಿ ಸೂಚನೆಗಳನ್ನು ನೀಡಲಾಗಿರುತ್ತದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಅಥ- 'ವಾ ಸನ್ನದು ಆವರಣದಲ್ಲಿ ಯಾವುದೇ ಅಚಾತುರ್ಯ ನಡೆಯುವಲ್ಲಿ ಸನ್ನದುದಾರರು ಅವಕಾಶ ನೀಡಿದಲ್ಲಿ ಸನ್ನದುದಾರರು ಅಮಾನತ್ತು ಆದಲ್ಲಿ ಸನ್ನದುದಾರರೇ ನೇರವಾಗಿ ಜವಾಬ್ದಾರಾಗಿರುತ್ತಾರೆ ಎಂದು ತಿಳಿಸಲಾಗಿರುತ್ತದೆ. ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ನಿಮಿತ್ತ ಅಖಿಲಾ ಇಲಾಖೆ ಬೆಳಗಾವಿ ಜಿಲ್ಲೆ (ದಕ್ಷಿಣ) ಗೆ ಸಂಬಂಧಿಸಿದಂತೆ ಈ ಕೆಳಕಂಡ ಸಂಚಾರಿ ದೂರವಾಣಿಗಳನ್ನು ಸಂವರ್ಕಿಸಬಹುದಾಗಿದೆ. ಬೆಳಗಾವಿ ಉಪ ವಿಭಾಗದ ಅಖಿಲಾ ಉಪ ವಿಭಾಗ 9449597072, ಜಿಲ್ಲಾ ಮುಖ್ಯ ಕಂಟ್ರೋಲ್ ರೂಮ್ 18004251567, ರಾಮದುರ್ಗ ಉಪ ವಿಭಾಗದ ಅಖಿಲಾ ಉಪ ಅಧೀಕ್ಷಕರು 9449597074, 9449262304, ಬೆಳಗಾವಿ ವಲಯ-1 ಅಖಿಲಾ ನಿರೀಕ್ಷಕರು 9022150845, ಬೆಳಗಾವಿ ವಲಯ- 2 ಅಖಿಲಾ ನಿರೀಕ್ಷಕರು 9535765201, ಬೆಳಗಾವಿ ವಲಯ-3 ಅಖಿಲಾ ನಿರೀಕ್ಷಕರು 8884109563, ಅಖಿಲಾ ನಿರೀಕ್ಷಕರು ಖಾಸಾಸೂರ ವಲಯ 7259814037, ಅಖಿಲಾ ನಿರೀಕ್ಷಕರು ರಾಮದುರ್ಗ ವಲಯ 9740827332, ಅಖಿಲಾ ನಿರೀಕ್ಷಕರು ಸವದತ್ತಿ ವಲಯ 9113684284, ಅಖಿಲಾ ನಿರೀಕ್ಷಕರು ಬೈಲಹೊಂಗಲ ವಲಯ 8970935810 ಬೆಳಗಾವಿ ಜಿಲ್ಲೆ (ದಕ್ಷಿಣ) ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

